




### ಒರ್ಮೋನಿನ ರೂಪೀಕರಣ

ವಾತಾವರಣದಲ್ಲಿ ಸುಮಾರು 20ರಿಂದ 50 ಕೆ.ಮೀ.ವರೆಗಿನ ಎತ್ತರದಲ್ಲಿ ಸೂರ್ಯರಶ್ಮಿಯಲ್ಲಿರುವ ಅತಿನೇರಳೆ (ಅಲ್ಲಾವಯಲೆಟ್) ಕಿರಣಗಳು ಆಮ್ಲಜನಕದ ಅಣುಗಳನ್ನು ವಿಭಜನೆ ಮಾಡುತ್ತವೆ. ಹೀಗೆ ಏಕ ಪರಮಾಣುವನ್ನೊಳಗೊಂಡ ಒಕ್ಕಿಜನ್ನು ಅಣುಗಳು ರೂಪುಗೊಳುತ್ತವೆ.

ಏಕ ಪರಮಾಣು ಇರುವ ಒಕ್ಕಿಜನ್ನು ಅಣುಗಳು ವಾತಾವರಣದಲ್ಲಿರುವ ಸಾಮಾನ್ಯ ಒಕ್ಕಿಜನ್ನು ಅಣುಗಳೊಂದಿಗೆ ಸೇರಿ ಮೂರು ಪರಮಾಣುಗಳುಳ್ಳ ಒರ್ಮೋನ್ ಅನಿಲವು ರೂಪುಗೊಳುತ್ತದೆ. ಈ ಪ್ರಕ್ರಿಯೆಯನ್ನು ಒರ್ಮೋನಿನೀಕರಣ(Ozonization) ಎಂದು ಕರೆಯುತ್ತಾರೆ.

ಈ ರಾಸಾಯನಿಕ ಪ್ರಕ್ರಿಯೆಯನ್ನು ಕೆಳಗಿನ ಚಿತ್ರದಲ್ಲಿ ನೀಡಲಾಗಿದೆ.



ಅತಿನೇರಳೆ ಕಿರಣಗಳು ಉಂಟುಮಾಡುವ ದೋಷಗಳು  
ಯಾವುವೆಂದು ನೋಡಿರಿ (ಚಿತ್ರ 10.7).





ಶೀತಲೀಕರಣ ಯಂತ್ರಗಳು (Refrigerator), ಏರೋಂಡೆಶನರುಗಳು, ವಿಭಿನ್ನ ರೀತಿಯ ಸೈಗಳು, ಅಗಿಶಾಮಕ ಅನಿಲಗಳು, ಪ್ರೆಂಟ್ ಇತ್ಯಾದಿಗಳು ಕ್ಲೋರೋಪ್ಲೋರೋ ಕಾಬಿನ್ ಮತ್ತು ಹಾಲೊನ್ ಅನಿಲಗಳ ಮೂಲಗಳಾಗಿವೆ.

ಇಂತಹ ಅನಿಲಗಳು ದೀಘಕಾಲ ವಾತಾವರಣದಲ್ಲಿ ಯಾವುದೇ ವಿಧದ ಬದಲಾವಣೆಗೊಳಗಾಗದೆ ನೆಲೆನಿಲ್ಲಲು ಸಾಮಧ್ಯವಿರುವವುಗಳಾಗಿವೆ. ಬಹಳ ಉನ್ನತಿಯವರೆಗೆ ತಲುಪುವ ಈ ಅನಿಲಗಳು ಸೂರ್ಯನಿಂದ ಬರುವ ಅತಿನೇರಳೆ (ಅಲ್ಟ್ರಾವಯಲೆಟ್) ಕರಣಗಳ ವರದನೆಯ ಪರಿಣಾಮವಾಗಿ ವಿಭಜನೆಗೊಂಡು ಕ್ಲೋರೋನ್, ಬ್ಲೋಮಿನ್ ನಂತಹ ಅನಿಲಗಳಾಗಿ ಬದಲಾಗುತ್ತವೆ. ಪ್ರತಿಯೊಂದು ಕ್ಲೋರೋ ಪರವಾಣಾವಿಗೂ

- 1 ಲಕ್ಷ ದಟ್ಟು ಒರ್ನೋನ್ ಅಣಾಗಳನ್ನು ವಿಭజಿಸುವ ಸಾಮಧ್ಯವಿದೆಯೊಂದು ಲೆಕ್ಕಾಕಲಾಗಿದೆ. ಬ್ಲೋಮಿನಿಗೆ ಇದರ 40 ಪಟ್ಟು ಸಾಮಧ್ಯವಿದೆ. ಈ ರೀತಿಯಲ್ಲಿ ವಾತಾವರಣದ ಒರ್ನೋನ್ ಪದರಿನಲ್ಲಿಂಟಾಗುವ ಕ್ಷಯಿಸುವಿಕೆಯನ್ನು ‘ಒರ್ನೋನ್ ರಂಧ್ರ’ (Ozone hole) ಎಂದು ಕರೆಯುತ್ತಾರೆ.

### ಮೋಂಟ್ರಿಯಲ್ ಪ್ರೇಕ್ಷೋಕೋಲ್

ಒರ್ನೋನಿನ ಕ್ಷಯಿಸುವಿಕೆಗೆ ಕಾರಣವಾಗುವ ಅನೇಕ ಉತ್ಪನ್ನಗಳನ್ನು ಹಂತಹಂತವಾಗಿ ನಿರ್ಜೀವಿಸುವುದಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹಿತಾಕಿದ ಒಪ್ಪಂದವೇ ಮೋಂಟ್ರಿಯಲ್ ಪ್ರೇಕ್ಷೋಕೋಲ್. ಒರ್ನೋನ್ ಪದರಿನ ಸಂರಕ್ಷಣೆಗಾಗಿ 1987ರಲ್ಲಿ ವಿಯೆನ್ನಾಡಲ್ಲಿ ನಡೆದ ಶೃಂಗಸಭೆಯ ಅಂಗವಾಗಿ ಈ ಒಪ್ಪಂದವು ಜಾರಿಗೆ ಬಂತು. ಈ ಒಪ್ಪಂದದ ಜಾರಿಗೊಳಿಸುವಿಕೆಯ ಮೂಲಕ ಅಂಟಾಟಿಕಾದ ಮೇಲಾಳುಗದಲ್ಲಿರುವ ಒರ್ನೋನ್ ಪದರಿನ ಕ್ಷಯಿಸುವಿಕೆಯು ಕಡಿಮೆಯಾಗುತ್ತಿದೆಯೊಂದು ಕಂಡುಬಂದಿದೆ.

### ಒರ್ನೋನ್ ಪದರನ್ನು ಸಂರಕ್ಷಿಸಲು

ಒರ್ನೋನ್ ಪದರನ್ನು ಸಂರಕ್ಷಿಸುವುದರ ಅವಶ್ಯಕತೆಯ ಕುರಿತು ಪ್ರಜ್ಞೀಯನ್ನುಂಟುಮಾಡಲು ಮತ್ತು ಒರ್ನೋನಿನ ಕ್ಷಯಿಸುವಿಕೆಗೆ ಕಾರಣವಾಗುವ ಉತ್ಪನ್ನಗಳ ಉಪಯೋಗವನ್ನು ನಿಯಂತ್ರಿಸುವುದಕ್ಕಾಗಿ ಪ್ರತಿವರ್ಷವೂ ಸೆಪ್ಟೆಂಬರ್ ತಿಂಗಳು 16ನೇ ತಾರಿಕನ್ನು ವಿಶ್ವ ಒರ್ನೋನ್ ದಿನವನ್ನಾಗಿ ಆಚರಿಸುತ್ತಿದ್ದೇವೆ.



ಒರ್ನೋನ್ ದಿನಾಚರಣೆಯ ಅಂಗವಾಗಿ ಶಾಲಾ ಸಮಾಜವಿಜ್ಞಾನ ಕ್ಲಬ್‌ನ ನೇತ್ಯಕ್ಷದಲ್ಲಿ ಒರ್ನೋನ್ ಸಂರಕ್ಷಣ ಜಾಧವನ್ನು ಅಯೋಚಿಸಿರಿ. ಅದಕ್ಕೆ ಅಗತ್ಯವಾದ ಚಿತ್ರ, ಪೋಸ್ಟರ್ ಹಾಗೂ ಫೋಟೋ ವಾಕ್ಗಳನ್ನು ತರಗತಿಯಲ್ಲಿ ಚಚಿಂಧಿ ತಯಾರಿಸುವಿರಲ್ಪಡೇ.

ವಾತಾವರಣದಲ್ಲಿ ಅಡಕವಾಗಿರುವ ಫಾಟಕಗಳ ವಿಶೇಷತೆಗಳ ಕುರಿತು ಮತ್ತು ಅದರಲ್ಲಿ ಒಳಗೊಂಡಿರುವ ವಿವಿಧ ಫಾಟಕಗಳ ಪ್ರಾಥಾನ್ಯದ ಕುರಿತು ಕಲಿತಿರಲ್ಪಡೇ. ವಾತಾವರಣದಲ್ಲಿ ಅಡಕವಾಗಿರುವ ಫಾಟಕಗಳಂತೆಯೇ ವಾತಾವರಣದ ವಿಶೇಷವಾದ ರಚನೆಯೂ ಜೀವಜಾಲಗಳ ಮೇಲೆ ನಿಣಾಯಕವಾದ ಪ್ರಭಾವವನ್ನು ಬೀರುತ್ತದೆ.

### ವಾತಾವರಣದ ರಚನೆ


ಭೂಮಿಯ ಮೇಲೆ ಯಿಂದ ಸುಮಾರು 90 ಕಿಲೋಮೇಟರುಗಳಷ್ಟು ಎತ್ತರದವರೆಗೆ ವಾತಾವರಣದ ಫಾಟಕಗಳು ಸಾಮಾನ್ಯವಾಗಿ ವರ್ಕಪ್ರಕಾರವಾಗಿವೆ. ವಾತಾವರಣದ ಈ ಪದರನ್ನು ಹೋಮೋಸ್ಫಿರ್ (Homosphere) ಎಂದು ಕರೆಯುತ್ತಾರೆ.

ಇದರ ಮೇಲ್ಮೈಗದಲ್ಲಿ ಅನಿಲಗಳ ರಚನೆಯು ವಿಕಸನಕಾರವಾಗಿಲ್ಲ. ಆದಕಾರಣ 90ಕಿಲೋ ಮೀಟರಿಗಿಂತ ಉನ್ನತಿಯಲ್ಲಿರುವ ವಾತಾವರಣದ ಪದರನ್ನು ಹೆಚ್ಚೋಣಿಯರ್ (Heterosphere) ಎಂದು ಕರೆಯುತ್ತಾರೆ.

ವಿಭಿನ್ನ ಉನ್ನತಿಗಳಲ್ಲಿ ಅನುಭವಕ್ಕೆ ಬರುವ ಉಷ್ಣತೆಗೆ ಹೊಂದಿಕೊಂಡು ವಾತಾವರಣವನ್ನು ವಿವಿಧ ಮಂಡಲಗಳಾಗಿ ವರ್ಗೀಕರಿಸಲಾಗಿದೆ. ವಾತಾವರಣದ ಪ್ರಥಾನ ಮಂಡಲಗಳು ಯಾವುವೆಂದೂ ಭಾಮಿಯ ಮೇಲ್ಮೈಯಿಂದ ಎತ್ತರಕ್ಕೆ ಹೊದೆದಂತೆ ಉಷ್ಣತೆಯಲ್ಲಿ ಉಂಟಾಗುವ ಬದಲಾವಣೆಗಳು ಹೇಗೆಲ್ಲ ಇವೆಯೆಂದೂ ಚಿತ್ರ (10.8) ನಿರೀಕ್ಷಿಸಿ ಕಂಡುಹಿಡಿಯಿರಿ.

ವಾತಾವರಣದ ಪ್ರತಿಯೊಂದು ಮಂಡಲಗಳಿಗೂ

ಅಪ್ರಗಳದ್ದೇ ಆದ ಕೆಲವು ವಿಶೇಷತೆಗಳಿವೆ. ಅಪ್ರಗಳು ಯಾವುವೆಂದೂ ಪ್ರತಿಯೊಂದು ಮಂಡಲವು ನಮಗೆ ಹೇಗೆಲ್ಲ ಪ್ರಯೋಜನಕಾರಿಯಾಗಿದೆಯೆಂದೂ ನೋಡೋಣ.



ಚಿತ್ರ 10.8

### ಟೋಪೋಷಿಯರ್

- ಭಾಮಿಗೆ ತಾಗಿಕೊಂಡಿರುವ ವಾತಾವರಣದ ಈ ಮಂಡಲವು ಸುಮಾರು 13 ಕಿಲೋಮೀಟರಿಗಳಷ್ಟು ಉನ್ನತಿಯವರೆಗೆ ವ್ಯಾಪಿಸಿಕೊಂಡಿದೆ.
- ಭಾಮಧ್ಯೇಶಿಾ ಪ್ರದೇಶಗಳಲ್ಲಿ ಗಾಳಿಯು ಬಿಸಿಯಾಗಿ ಹೆಚ್ಚು ಎತ್ತರಕ್ಕೆ ವ್ಯಾಪಿಸುವ ಕಾರಣ ಈ ಪ್ರದೇಶಗಳಲ್ಲಿ ಟೋಪೋಷಿಯರಿನ ಉನ್ನತಿಯು ಹೆಚ್ಚಾಗಿರುತ್ತದೆ (ಸುಮಾರು 18 ಕಿ.ಮೀ.ವರೆಗೆ).
- ಮೊಡ ರೂಪೀಕರಣ, ಮಳೆ, ಮಂಜು, ಗಾಳಿ, ಗುಡುಗು ಮಿಂಚು ಮುಂತಾದ ವಿದ್ಯುಮಾನಗಳು ವಾತಾವರಣದ ಈ ಮಂಡಲದಲ್ಲಿ ಉಂಟಾಗುತ್ತವೆ.
- ಟೋಪೋಷಿಯರಿನಲ್ಲಿ ಪ್ರತಿ 165 ಮೀಟರ್ ಎತ್ತರಕ್ಕೆ ಹೊದೆಂತೆ ಒಂದು ದಿಗ್ರಿ ಸೆಲ್ರಿಯಸ್ ಎಂಬ ಪ್ರಮಾಣದಲ್ಲಿ ಉಷ್ಣತೆಯು ಕಡಿಮೆಯಾಗುತ್ತದೆ. ಇದನ್ನು ಕ್ರಮಾನುಗತವಾದ ತಾಪಸಂಘರ್ಷ (Normal Lapse Rate) ಎಂದು ಕರೆಯುತ್ತಾರೆ.

### ಸಂಕ್ಷಿಪ್ತವಾಗಿ

ವಾತಾವರಣದ ಪ್ರಥಾನ ಮಂಡಲಗಳನ್ನು ಪರಸ್ಪರ ಬೇರೆದಿಸುವ ವಾತಾವರಣದ ಭಾಗಗಳನ್ನು ಸಂಕ್ಷಿಪ್ತವಾಗಿ ವರ್ಣಿಸಲಿಂದು ಕರೆಯುತ್ತಾರೆ. ಟೋಪೋಷಿಯರ್, ಸೈಟೋಷಿಯರ್, ಮೆಸೋಷಿಯರ್, ಥೋರೋಷಿಯರ್ ಎಂಬೀ ಮಂಡಲಗಳಿಂದೆಯಲ್ಲಿ ಕ್ರಮಾನುಗತವಾಗಿ ಟೋಪೋಷಿಯರ್, ಸೈಟೋಷಿಯರ್, ಮೆಸೋಷಿಯರ್ ಎಂಬೀ ಸಂಕ್ಷಿಪ್ತವಾಗಿ ವರ್ಣಿಸಲಿಂದು ಇರುತ್ತದೆ.





● ಟೆಲ್ರೋಪ್ರೋಎಸಿಯರಿನ ಮೇಲ್ಬಾಗದಲ್ಲಿರುವ ಸಂಕ್ರಮಣವಲಯವನ್ನು ಟೆಲ್ರೋಪ್ರೋಪ್ರೋಸ್ ಎಂದು ಕರೆಯುತ್ತಾರೆ.

- ◆ ಉಟಿ, ಕೊಡೆಕ್ಕನಾಲ್, ಮೂನಾರ್ ಇತ್ತಾದಿ ಪ್ರದೇಶಗಳಲ್ಲಿ ತುಲನಾತ್ಮಕವಾಗಿ ಕಡಿಮೆ ಉಪ್ಪತೆ ಅನುಭವಕ್ಕೆ ಬರಲು ಕಾರಣವೇನೆಂದು ಹೇಳಬಹುದೇ?
- ◆ ಸಮುದ್ರಮಟ್ಟದಲ್ಲಿ ಉಪ್ಪತೆಯು 32 ಡಿಗ್ರಿ ಸೆಲ್ಸಿಯಸ್ ಆದರೆ ಅನೇಮುಡಿಯ (2695 ಮೀಟರ್) ಉಪ್ಪತೆ ಎಷ್ಟಾಗಿರಬಹುದು?

### ಸೈಂಟೋಪ್ರೋಎಸ್

● ಟೆಲ್ರೋಪ್ರೋಪ್ರೋಸಿನಿಂದ ಆರಂಭಿಸಿ ಭೂಮಿಯಿಂದ ಸುಮಾರು 50 ಕಿಲೋಮೀಟರ್ ಎತ್ತರದವರೆಗೆ ವ್ಯಾಪ್ತಿಸಿಕೊಂಡಿದೆ.

● ಸೈಂಟೋಪ್ರೋಎಸಿಯರಿನ ಕೆಳಭಾಗದಲ್ಲಿ ಎತ್ತರ ಹೆಚ್ಚಿದಂತೆ ಉಪ್ಪತೆಯಲ್ಲಿ ಬದಲಾವಣೆಯು ಅನುಭವಕ್ಕೆ ಬರುವುದಿಲ್ಲ. ಈ ವಲಯವನ್ನು ‘ಸಮತಾಪವಲಯ’ ಎಂದು ಕರೆಯುತ್ತಾರೆ.

● ಒರ್ನೋನ್ ಪದರು ಹಾನಿಕಾರಕವಾದ ಆಲ್ಟ್ರಾವರ್ಯುಲೆಕ್ (ಅತಿನೇರಳೆ) ಕಿರಣಗಳನ್ನು ಹೀರಿಕೊಳ್ಳಲುದರ ಮೂಲಕ ಅದು ಭೂಮಿಗೆ ತಲುಪದಂತೆ ನಿಯಂತ್ರಿಸುತ್ತದೆ.

● ಶುಭ್ರವಾದ ಆಕಾಶ ಮತ್ತು ಸ್ಥಿರವಾದ ವಾಯುವಿನ ಚಲನೆಯು ಜೆಟ್‌ವಿಮಾನಗಳ ಸುಗಮವಾದ ಸಂಚಾರಕ್ಕೆ ಸಹಾಯಕವಾಗುತ್ತದೆ.

● ಸೈಂಟೋಪ್ರೋಎಸಿಯರಿನ ಮೇಲ್ಬಾಗದಲ್ಲಿರುವ ಸಂಕ್ರಮಣವಲಯವನ್ನು ಸೈಂಟೋಪ್ರೋಸ್ ಎಂದು ಕರೆಯುತ್ತಾರೆ.

### ಮೆಸೋಪ್ರೋಎಸ್

● ಭೂಮಿಯ ಮೇಲ್ಬಾಗದಲ್ಲಿ ಸುಮಾರು 50 ರಿಂದ 80 ಕಿಲೋಮೀಟರ್ ಉನ್ನತಿಯವರೆಗೆ ವ್ಯಾಪ್ತಿಸಿಕೊಂಡಿದೆ.

● ಎತ್ತರಕ್ಕೆ ಹೊಂದಿಕೊಂಡು ಉಪ್ಪತೆಯು ಕಡಿಮೆಯಾಗುತ್ತದೆ. ವಾತಾವರಣದ ಕನಿಷ್ಠ ಉಪ್ಪತೆಯು ಮೆಸೋಪ್ರೋಎಸಿನಲ್ಲಿ ಅನುಭವಕ್ಕೆ ಬರುತ್ತದೆ (-80°C ಯಿಂದ 100°C ವರೆಗೆ).

● ಉಲ್ಕಿಗಳು ಪತನಗೊಂಡು ಮೆಸೋಪ್ರೋಎಸಿಯರಿಗೆ ತಲುಪುವಾಗ ಫಾರ್ಡಾಂಗಿಲಾಗಿ ಉರಿದು ಬೂದಿಯಾಗುತ್ತವೆ.

● ಮೆಸೋಪ್ರೋಎಸಿಯರಿನ ಮೇಲ್ಬಾಗದಲ್ಲಿರುವ ಸಂಕ್ರಮಣವಲಯವನ್ನು ಮೆಸೋಪ್ರೋಸ್ ಎಂದು ಕರೆಯುತ್ತಾರೆ.



## ಧರ್ಮೋಣಿಸ್ಟಿಯರು

- ❶ ಸುವರ್ಹಾರು 80ರಿಂದ 600 ಕೆಲೋಮೀಟರ್‌  
ಎತ್ತರದವರೆಗೆ ವ್ಯಾಪಿಸಿಕೊಂಡಿದೆ.  
ಎತ್ತರಕ್ಕೆ ಹೋದಂತೆ ಉಪ್ಪತೆಯು ಗಣನೀಯವಾಗಿ  
ಹೆಚ್ಚಿಗೆನ್ನತದೆ.
- ❷ ಧರ್ಮೋಣಿಸ್ಟಿಯರಿನ ಕೆಳಭಾಗವನ್ನು ಅಯನೋಣಿಯರು  
ಎಂದು ಕರೆಯುತ್ತಾರೆ.
- ❸ ಅಯನೋಣಿಯರು ರೇಡಿಯೋ ಕಾರ್ಯಕ್ರಮಗಳ  
ದೀರ್ಘದೂರ ಪ್ರಸಾರಕ್ಕೆ ಸಾಧ್ಯತೆಯನ್ನೊಳಗಿಸುತ್ತದೆ.

## ಅಯನೋಣಿಯರು


ವಾತಾವರಣದ ಸುವರ್ಹಾರು 80ರಿಂದ 400 ಕೆಲೋಮೀಟರ್‌ನವರೆಗಿನ ಎತ್ತರದಲ್ಲಿ ಅಲ್ಲಾವಯಲೆಟ್, ಎಕ್ಸ್-ರೇಗಳಂತಹ ತೀಕ್ಷ್ಣವಾದ ಸೂರ್ಯನ ಕಿರಣಗಳು (ಕ್ಲೋರಿಜಿನ್‌ಗಳು) ಅನಿಲಗಳ ಅಣಾಗಳನ್ನು ಅಯನೋನುಗಳಾಗಿ ಪರಿವರ್ತಿಸುತ್ತವೆ. ಈ ಪ್ರಕ್ರಿಯೆಯನ್ನು ಅಯನೋನೀಕರಣವೆಂದೂ ಈ ವಂಡಲವನ್ನು ಅಯನೋಣಿಯರಿಂದೂ ಕರೆಯುತ್ತಾರೆ. ಅಯನೋನುಗಳಿಗೆ ವಿದ್ಯುತ್ ಚೈಕೆನ್ಸ್‌ವನ್ನು ತಮ್ಮ ಮೂಲಕ ಹಾದುಹೋಗಲು ಬಿಡುವ ಸಾಮರ್ಥ್ಯವಿದೆ. ರೇಡಿಯೋ ತರಂಗಗಳು ವಿದ್ಯುತ್ ಕಾಂತಿಯ ತರಂಗಗಳಾದುದರಿಂದ ಈ ವಲಯವು ರೇಡಿಯೋ ತರಂಗಗಳ ದೀರ್ಘದೂರ ಪ್ರಸಾರಕ್ಕೆ ತಕ್ಕುದಾಗಿದೆ.

## ವರ್ಕ್‌ಶಿಲ್ಪಿಗಳು

ಕೆಳಗೆ ನೀಡಿರುವ ಪ್ರತಿಯೊಂದು ಹೇಳಿಕೆಗಳು ವಾತಾವರಣದ ಯಾವ ಯಾವ ಮಂಡಲಗಳಿಗೆ ಸಂಬಂಧಿಸಿದವುಗಳಾಗಿವೆಯೆಂದು ಕಂಡುಹಿಡಿದು ಯೋಗ್ಯವಾದ ಕಾಲಂಗಳಲ್ಲಿ (✓)ಗುರುತನ್ನು ಹಾಕಿರಿ.

	ಟೋಲ್‌ಪ್ರೋ ಸ್ನಿಯರ್	ಸೈಟೋ ಸ್ನಿಯರ್	ಮೆಸೋ ಸ್ನಿಯರ್	ಧರ್ಮೋ ಸ್ನಿಯರ್
◆ ಎತ್ತರಕ್ಕೆ ಅನುಗ್ರಾವಾಗಿ ಉಪ್ಪತೆಯು ಹೆಚ್ಚಿಗೆನ್ನತದೆ.				
◆ ಎತ್ತರಕ್ಕೆ ಅನುಗ್ರಾವಾಗಿ ಉಪ್ಪತೆಯು ಕಡಿಮೆಯಾಗುತ್ತದೆ.				
◆ ಹವಾಗುಣ ವಿದ್ಯುತ್ಮಾನಗಳು ಉಂಟಾಗುವ ಮಂಡಲ				
◆ ಅಲ್ಲಾವಯಲೆಟ್ ಕಿರಣಗಳನ್ನು ತಡೆದು ನಿಲ್ಲಿಸುತ್ತದೆ.				
◆ ಜೆಟ್ ವಿಮಾನಗಳಿಗೆ ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತದೆ.				
◆ ಉಲ್ಲಾಪತನದಿಂದ ಭೂಮಿಯನ್ನು ಸಂರಕ್ಷಿಸುತ್ತದೆ.				
◆ ಅತ್ಯಂತ ಕನಿಷ್ಠ ಉಪ್ಪತೆಯನ್ನು ಡಾಬಲಿಸುತ್ತದೆ.				
◆ ಅಯನೋನೀಕರಣ ಪ್ರಕ್ರಿಯೆ ನಡೆಯುವ ಮಂಡಲ				
◆ ರೇಡಿಯೋ ತರಂಗಗಳನ್ನು ಪ್ರತಿಫಲಿಸುವಂತೆ ಮಾಡುತ್ತದೆ.				

ಭೂಮಿಯ ವಾತಾವರಣದ ವಿಶಿಷ್ಟವಾದ ರಚನೆ ಮತ್ತು ಅದರಲ್ಲಿ ಅಡಕವಾಗಿರುವ ಘಟಕಗಳು ನಮ್ಮ ಅಸ್ತಿತ್ವದ ಮೇಲೆ ನಿರ್ಣಯಕವಾದ ಪ್ರಭಾವವನ್ನು ಬೀರುತ್ತವೆ. ಮುಂದಿನ ತಲೆಮಾರುಗಳಿಗೂ ಜೀವಿಸಲು ಯೋಗ್ಯವಾದ ಒಂದು ಜಗತ್ತು ಅಸ್ತಿತ್ವದಲ್ಲಿರಬೇಕಾದರೆ ವಾತಾವರಣದ ಈ ಸರಳವಾದ ಹಾಗೂ ಸಂಕೀರ್ಣವಾದ ಸಮತೋಲನವನ್ನು ನೆಲೆಸಿಲ್ಲಿಸಲು ನಾವು ಪ್ರಯತ್ನಿಸಲೇಬೇಕು. ಅದಕ್ಕೆ ಸೂಕ್ತವಾದಂತಹ ಒಂದು ಜೀವನ ವಿಧಾನವನ್ನು ನಾವು ಪಾಲಿಸೋಣ.



- ಅನಿಲಗಳು, ಧೂಳಿನಕಣಗಳು, ಜಲಾಂಶ ಎಂಬವು ವಾತಾವರಣದ ಪ್ರಥಾನ ಘಟಕಗಳಾಗಿವೆ.
- ವಾತಾವರಣದ ರಚನೆಯಲ್ಲಿರುವ ಪ್ರತಿಯೊಂದು ಘಟಕವೂ ಜೀವಿಗಳ ಅಸ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ.
- ವಾತಾವರಣದಲ್ಲಿ ಅಡಕವಾಗಿರುವ ಕೆಲವು ಅನಿಲಗಳು ಭೂವಿಕರಣವನ್ನು ತಡೆದು

ನಿಲ್ಲಿಸ ಭೂಮಿಯ ಮೇಲ್ವೀಯ ಉಪ್ಪತೆಯು ಕಡಿಮೆಯಾಗದಂತೆ ನೋಡಿಕೊಳ್ಳುತ್ತದೆ.

- ❶ ಹಸಿರುಮನೆ ಅನಿಲಗಳು ಹೆಚ್ಚಾಗಿ ಮಾನವರ ಕೆಲವು ಚಟುವಟಿಕೆಗಳ ಮೂಲಕ ಉಂಟಾಗುತ್ತವೆ.
- ❷ ಹಸಿರುಮನೆ ಪರಿಣಾಮವು ಜಾಗತಿಕತಾಪಕ್ಕೆ ಕಾರಣವಾಗುತ್ತದೆ.
- ❸ ವಾತಾವರಣದ ಒಮ್ಮೋನ್ನ ಪದರು ಜೈವಿಕಮಂಡಲವನ್ನು ಅಲ್ಲಾವಯಲೆಂದೂ ಕರಣಗಳಿಂದ ಸಂರಕ್ಷಿಸುತ್ತದೆ.
- ❹ ಉಪ್ಪತೆಯು ವಾತಾವರಣದ ವಿಶೇಷವಾದ ರಚನೆಗೆ ಆಧಾರವಾಗಿದೆ.
- ❺ ವಾತಾವರಣದ ಪ್ರತಿಯೊಂದು ಮಂಡಲವೂ ನಮಗೆ ಪ್ರಧಾನವಾದವುಗಳಾಗಿವೆ.

### ಪ್ರಧಾನ ಕಲಿಕಾ ಸಾಧನೆಗಳಲ್ಲಿ ಒಳಪಡುವವುಗಳು

- ❶ ವಾತಾವರಣದಲ್ಲಿ ಅಡಕವಾಗಿರುವ ಅನಿಲಗಳು, ಜಲಾಂಶ ಮತ್ತು ಧೂಳಿನ ಕಣಗಳ ಪ್ರಾಧಾನ್ಯವನ್ನು ವಿವರಿಸುವುದು.
- ❷ ಸ್ನೇಹೋಜನ್, ಒಕ್ಕಿಜನ್, ಕಾಬಣ್, ಡೈ ಒಕ್ಕಿಡ್ ಇತ್ಯಾದಿ ಅನಿಲಗಳು ಜೀವಜ್ಞಾನಗಳ ಉಳಿವಿಗೆ ಎಷ್ಟೊಂದು ಪ್ರಯೋಜನಕಾರಿಯಿಂದು ವಿವರಿಸುವುದು.
- ❸ ವಾತಾವರಣದಲ್ಲಿ ಅಡಕವಾಗಿರುವ ಸೂಕ್ಷ್ಮಕಣಗಳ ಪ್ರಾಧಾನ್ಯವನ್ನು ಸಮರ್ಥಿಸುವುದು.
- ❹ ಹಸಿರುಮನೆ ಪರಿಣಾಮದ ಒಳಿತು ಕೆಡುಕುಗಳನ್ನು ವಿಶೇಷಿಸುವುದು.
- ❺ ಜಾಗತಿಕ ತಾಪವನ್ನು ನಿಯಂತ್ರಿಸಲಿರುವ ಪರ್ಯಾಾಯ ವ್ಯವಸ್ಥೆಗಳನ್ನು ನಿರ್ದೇಷಿಸುವುದು.
- ❻ ಒಮ್ಮೋನಿನ ಸಂರಕ್ಷಣೆ ಚಟುವಟಿಕೆಗಳಲ್ಲಿ ಭಾಗಿಯಾಗುವುದು.
- ❼ ವಾತಾವರಣದಲ್ಲಿ ಉನ್ನತಿಗನುಸಾರವಾಗಿ ಉಪ್ಪತೆಯಲ್ಲಿ ಉಂಟಾಗುವ ವ್ಯತ್ಯಾಸವನ್ನು ಗ್ರಾಹಿಸಲ್ಪಟಿಸುವುದು.
- ❽ ವಾತಾವರಣದ ವಿವಿಧ ಮಂಡಲಗಳ ಪ್ರಾಧಾನ್ಯವನ್ನು ವಿವರಿಸುವುದು.

### ಮೌಲ್ಯನಿರ್ಣಯ ಮಾಡುವ

- ❶ ಕೆಳಗಿನವುಗಳಲ್ಲಿ ತಪ್ಪಾದ ಹೇಳಿಕೆ ಯಾವುದು?
  - ಏ. ವಾತಾವರಣದಲ್ಲಿ ಅಡಕವಾಗಿರುವ ಹೆಚ್ಚಿನ ಘಟಕಗಳು ಭೂಮಿಗೆ ತಾಗಿಕೊಂಡು ನೆಲೆನಿಂತಿವೆ.
  - ಬಿ. ಅತ್ಯಧಿಕ ಉಪ್ಪತೆಯೂ ಜಲಾಶಯಗಳ ಸಾಮೀಪ್ಯವೂ ವಾತಾವರಣದಲ್ಲಿ ಜಲಾಂಶವನ್ನು ಹೆಚ್ಚಿಸುತ್ತದೆ.
  - ಸಿ. ವಾತಾವರಣದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಅಡಕವಾಗಿರುವ ಅನಿಲವು ಒಕ್ಕಿಜನ್ ಆಗಿದೆ.
  - ಡಿ. ಮೋಡದ ರೂಪೀಕರಣಕ್ಕೆ ವಾತಾವರಣದಲ್ಲಿರುವ ಸೂಕ್ಷ್ಮಕಣಗಳು ಸಹಾಯಕವಾಗಿವೆ.

- ಜಾಗತಿಕ ತಾಪದ ಪರಿಕೆಯಲ್ಲಿ ಕಾಬಿಡ್‌ನ್‌ ಡ್ಯೂ ಟ್ರಿಟ್‌ ಇನ್ ಪಾತ್ರವನ್ನು ಸ್ಪಷ್ಟಪಡಿಸಿರಿ.
- ಹಸಿರು ಮನೆ ಅನಿಲಗಳ ಹೆಚ್ಚಿನವು ಜೀವಿಗಳ ಅಸ್ತಿತ್ವಕ್ಕೆ ಬೆದರಿಕೆಯಾಗಿದೆ. ಈ ಹೇಳಿಕೆಯನ್ನು ಸಮರ್ಥಿಸಿರಿ.
- ವಾತಾವರಣಾದ ಪ್ರತಿಯೊಂದು ಮಂಡಲವೂ ನಮಗೆ ಪ್ರಯೋಜನಕಾರಿಯಾಗಿದೆ. ಸಮರ್ಥಿಸಿರಿ.
- ಓರ್ಮೊನ್‌ ದಿನಾಚರಣೆಯ ಪ್ರಾಧಾನ್ಯವೇನು?



- ಶಾಲಾಪರಿಸರದಲ್ಲಿ ಮತ್ತು ಹಿತ್ತಿಲಲ್ಲಿ ಮರಗಿಡಗಳನ್ನು ನೇಟ್‌ ಬೆಳೆಸಿರಿ.
- ವಾತಾವರಣಕ್ಕೆ ಸಂಬಂಧಿಸಿದ ಸಾಧ್ಯಾವಿಯವನ್ನು ಪ್ರಶ್ನೆಗಳನ್ನು ಪಾಠ್ಯಾಗದ ತಥಾರದಲ್ಲಿ ತಂದುರಿಸಿ ತರಗತಿಯಲ್ಲಿ ರಸವ್ಯಾಪ್ತಿ ಕಾರ್ಯಕ್ರಮವನ್ನು ನಡೆಸಿರಿ.
- ವಾತಾವರಣಾದ ರಚನೆಯನ್ನು ವಿವರಿಸುವ ಚಿತ್ರವನ್ನು ಒಂದು ಭಾಟ್‌ ಪೇಪರಿನಲ್ಲಿ ರಚಿಸಿ ಸಮಾಜವಿಜ್ಞಾನ ಪ್ರಯೋಗಾಲಯದಲ್ಲಿ ಪ್ರದರ್ಶಿಸಿರಿ.

	ಘೋಷಾಗಿ	ಉತ್ಪಾದಿಸಬೇಕು
ವಾತಾವರಣಾದ ಸಮರ್ಥೋಲನದಲ್ಲಿ ಸ್ಸೈಗಳು ವಹಿಸುವ ಪಾತ್ರದ ಕುರಿತು ನನಗೆ ತಿಳಿಯಿತು.		
ಅನಿಲಗಳು, ಧೂಳನಕೂಗಳು ಹಾಗೂ ಜಲಾಂಶದ ಪ್ರಾಧಾನ್ಯವನ್ನು ವಿವರಿಸಲು ನನಗೆ ಸಾಧ್ಯವಿದೆ.		
ಹಸಿರುಮನೆ ಅನಿಲಗಳೂ, ಓರ್ಮೊನಿನ ಕ್ಷಯಿಸುವಿಕೆಗೆ ಕೂರಣಾಗುವ ಅನಿಲಗಳೂ ವಾತಾವರಣಕ್ಕೆ ತಲುಪಿಸುವ ಮೊನವರ ಚಟುವಟಿಕೆಗಳನ್ನು ವಿರೋಧಿಸುವಂತಹ ಮನೋಭಾವ ನನ್ನಲ್ಲಿ ರೂಪುಗೊಂಡಿದೆ.		
ವಾತಾವರಣಾದ ವಿವಿಧ ಮಂಡಲಗಳು ವಿಭಿನ್ನ ರೀತಿಯಲ್ಲಿ ಜೀವಿಗಳ ಅಸ್ತಿತ್ವಕ್ಕೆ ಸಹಾಯಕವಾಗಿವೆಯೆಂದು ಅರ್ಥಸಲು ಸಾಧ್ಯವಿದೆ.		
ಅಶಯ ಗ್ರಹಣಕ್ಕಾಗಿ ಪರ್ಯಾಭಾಗದಲ್ಲಿ ಹೊಡಲಾದ ಚಿತ್ರಗಳು, ಪಟ್ಟಗಳು ಮತ್ತು ಚಟುವಟಿಕೆಗಳನ್ನು ನಾನು ಬಳಸಿದೆನು.		

# 11



## ಭಾರತ ಮತ್ತು ಆರ್ಥಿಕ ಯೋಜನೆ



ಉಪಕಾರಿ ಸಮಾಜವಿಜ್ಞಾನ ವರ್ಷದ ಪ್ರಾರಂಭ ನಿಮ್ಮ ಶಾಲೆಯಲ್ಲಿ ನಡೆಸುತ್ತಾರೆ ಎಂದಿರಲಿ. ಯಾವೇಲೂ ಪ್ರಾವಣಿಸಿದ್ದತೆಗಳನ್ನು ಮಾಡಬೇಕು?

- ನೋಂದಣಿಗಿರುವ ವ್ಯವಸ್ಥೆಯನ್ನು ಮಾಡುವುದು.
- ಉಟ್ಟೊಪಬಾರ, ಕುದಿಯುವ ನೀರು ಇತ್ಯಾದಿಗಳಿಗಿರುವ ವ್ಯವಸ್ಥೆ.
- ಪ್ರದರ್ಶನ ಸ್ಟ್ರೋಗಳು ಎಲ್ಲೆಲ್ಲ ಎಂಬುದನ್ನು ನಿಶ್ಚಯಿಸುವುದು.
- ಸಭಾಕಾರ್ಯಕ್ರಮಕ್ಕಿರುವ ಅತಿಥಿಗಳನ್ನು ಆಹಾರನಿಸುವುದು.
- ತೀವ್ರಗಾರರನ್ನು ಆಹಾರನಿಸುವುದು.
- ವಾಹನ ನಿಲುಗಡೆಗಿರುವ ವ್ಯವಸ್ಥೆ ಮಾಡುವುದು.
- 
- 
-

ಸಾಮಾಜಿಕಿಕಾನ್ ಮೇಳವನ್ನು ಸುಗಮವಾಗಿ ನಡೆಸಲು ಹೀಗೆ ಅನೇಕ ವಿಚಾರಗಳನ್ನು ಮೊದಲೇ ಆಲೋಚಿಸಿ ತೀಮಾಡನಿಸಬೇಕು. ಹೀಗೆಯೇ ಯಾವುದೇ ವಿಚಾರಕ್ಕೂ ಸೂಕ್ತವಾದ ಯೋಜನೆಯು ಅತ್ಯಗತ್ಯವಾಗಿದೆ. ವಿವಿಧ ಸಂಸ್ಥೆಗಳು, ಸಂಖ್ಯಾಟನೆಗಳು, ಸರಕಾರ ಮೊದಲಾವುಗಳಿಗೆಲ್ಲ ಯೋಜನೆಗಳಿಂದ ಹೊರತಾಗಿರಲು ಸಾಧ್ಯವಿಲ್ಲ. ದೇಶದ ಆರ್ಥಿಕ ಉತ್ಪನ್ನಕೆಗಳನ್ನು ಯೋಜನಾಬುದ್ಧವಾಗಿ ಜಾರಿಗೆ ತಂದಾಗ ಅವುಗಳು ದೇಶದ ಪ್ರಗತಿಗೆ ಸಹಾಯಕವಾಗುತ್ತವೆ. ಆರ್ಥಿಕ ಯೋಜನೆ (Economic Planning) ಎಂದರೆ ದೇಶದಲ್ಲಿ ಲಭ್ಯವಾದ ಸಂಪನ್ಮೂಲಗಳನ್ನು ಉಪಯೋಗಿಸಿ ಸಾಮಾಜಿಕ ಪ್ರಧಾನ ಆರ್ಥಿಕ ಉದ್ದೇಶಗಳ ಕುದೈರಿಕೆಗಾಗಿ ನಡೆಸುವ ಪೂರ್ವಸಿದ್ಧತೆಯಾಗಿದೆ. ಆರ್ಥಿಕ ಬೆಳವಣಿಗೆ (Economic Growth) ಯನ್ನು ತ್ವರಿತಗೊಳಿಸುವಲ್ಲಿ ಆರ್ಥಿಕ ಯೋಜನೆಗಳು ಪ್ರಧಾನ ಪಾತ್ರ ವಹಿಸುತ್ತವೆ.

### ಯೋಜನೆಯ ಮೈಲುಗಲ್ಲಿಗಳು




ಜಾವಹಾರಲಾಲ್ ನೆಹರೂ




ಎಂ. ವಿಶೇಷರಯ್

ಸ್ವಾತಂತ್ರ್ಯ ಪ್ರಾಯ್ತಿಕಾಗುವುದಕ್ಕಿಂತ ಮೊದಲೇ ಆರ್ಥಿಕ ಯೋಜನೆಯನ್ನು ಭಾರತದಲ್ಲಿ ಅರಂಭಿಸಿದ್ದರು. ದಾದಾಭಾಯಿ ನವಯೋಜಿತವರ ಸೋರಿಕೆಯ ಸಿದ್ಧಾಂತದ ಕುರಿತು ಹಿಂದಿನ ತರಗತಿಗಳಲ್ಲಿ ಕಲಿತ್ತಿದ್ದೀರಲ್ಲವೇ? ಬ್ರಿಟಿಷರ ಶೋಷಣೆ ಹಾಗೂ ಕುಂಠಿತಗೊಂಡ ಭಾರತದ ಅಭಿವೃದ್ಧಿ ಇವುಗಳಿಂದ ಹೇಗೆ ಪಾರಾಗಬಹುದೆಂಬುದು 1931ರ ಇಂಡಿಯನ್ ನೇಶನಲ್ ಕಾಂಗ್ರೆಸ್‌ನ ಕರಾಚಿ ಸಮ್ಮೇಳನದ ಪ್ರಧಾನ ಚಚಾರ್ ವಿಷಯವಾಗಿತ್ತು. ಅನಂತರ ಜವಹರಲಾಲ್ ನೇಹರಾವರ ನೇತ್ಯತ್ವದಲ್ಲಿ 1938ರಲ್ಲಿ ರಾಷ್ಟ್ರೀಯ ಯೋಜನಾ ಸಮಿತಿ (National Planning Committee)ಯನ್ನು ರೂಪಿಸಿದರು. 1944ರಲ್ಲಿ ಭಾರತೀಯ ಕ್ರಿಗಾರಿಕೋದ್ಯಮಿಗಳ ಒಂದು ಗುಂಪು ಮುಂಬ್ಯೆ ನಗರದಲ್ಲಿ ಸಭೆ ಸೇರಿ ಭಾರತದ ಆರ್ಥಿಕ ಪ್ರಗತಿಗಾಗಿ ಒಂದು ಯೋಜನೆಯನ್ನು ತಯಾರಿಸಿದರು. ಇದನ್ನು 'ಬೋಂಬೆ ಪ್ಲಾನ್' ಎಂಬ ಹೆಸರಿನಿಂದ ಕರೆಯುತ್ತಾರೆ. ಪ್ರಮುಖ ಸಾಮಾಜಿಕ ಕಾರ್ಯಕರ್ತರಾದ ಎಂ.ಎನ್.ಡಾಯ್ ಆವಿಷ್ಯಕರಿಸಿದ ಜನಪರ ಯೋಜನೆಯೂ (Peoples Plan) ಭಾರತದ ಯೋಜನೆಯ ಆಶಯಗಳಿಗೆ ಬಲವನ್ನು ನೀಡಿತು. 1948ರಲ್ಲಿ ಸ್ವಾತಂತ್ರ್ಯ ಭಾರತದಲ್ಲಿ ಮೊದಲ ಬಾರಿಗೆ ಕ್ರಾರಿಕಾ ಧೋರಣೆಯನ್ನು ರೂಪಿಸಿದುದು ಯೋಜನೆಯ ಮೂಲಕ ಭಾರತದ ಅಭಿವೃದ್ಧಿ ಎಂಬ ಗುರಿಗೆ ಪ್ರಸ್ತುತಿ ನೀಡಿತು. ಭಾರತದ ಆರ್ಥಿಕ ಯೋಜನೆಗೆ ಸ್ಪಷ್ಟವಾದ ರೂಪೀಷಯೆಯನ್ನು ನೀಡಿದ ಎಂ. ವಿಶೇಷರಯ್ ನವರನ್ನು ಭಾರತದ ಯೋಜನಾಬುದ್ಧವಾದ ಆರ್ಥಿಕ ವ್ಯವಸ್ಥೆಯ ಪಿತಾಮಹ ಎಂಬುದಾಗಿ ಕರೆಯುತ್ತಾರೆ. ಇವರು ಭಾರತದ ಯೋಜನಾಬುದ್ಧವಾದ ಆರ್ಥಿಕ ವ್ಯವಸ್ಥೆ (Planned Economy of India) ಎಂಬ ಪ್ರಸಿದ್ಧವಾದ ಗ್ರಂಥವನ್ನು ರಚಿಸಿದ್ದಾರೆ. 1950 ಮಾರ್ಚ್ 15ರಂದು ಕೇಂದ್ರ ಮಂತ್ರಿಮಂಡಳವು ಒಂದು ಮೂಲಕ ಯೋಜನಾ ಆಯೋಗಕ್ಕೆ ರೂಪಿಸಿದ್ದಿತು.



ಸಮಾಜದ ಸಾಮಾನ್ಯವಾದ ಆವಶ್ಯಕತೆಗಳ ಆಧಾರದಲ್ಲಿ ಆಧಿಕ ಯೋಜನೆಯ ಉದ್ದೇಶಗಳನ್ನು ನಿಶ್ಚಯಿಸುತ್ತಾರೆ. ಕೆಳಗೆ ನೀಡಿರುವ ಪದ್ದತಿಯವನ್ನು ಗಮನಿಸಿರಿ.



ಯೋಜನೆಯ ಈ ಉದ್ದೇಶಗಳನ್ನು ನಾವು ಪರಿಶೀಲಿಸುವ.

### ಬೆಳವಣಿಗೆ (Growth)

ದೇಶದಲ್ಲಿ ವಸ್ತುಗಳ ಹಾಗೂ ಸೇವೆಗಳ ಒಟ್ಟು ಉತ್ಪಾದನೆಯಲ್ಲಿ ಆದ ಹೆಚ್ಚಳವನ್ನು ಬೆಳವಣಿಗೆ (Growth) ಎಂದು ಹೇಳುತ್ತಾರೆ. ಪ್ರಾಥಮಿಕ (Primary), ದ್ವಿತೀಯ (Secondary), ತೃತೀಯ (Tertiary) ಎಂಬೀ ವಿವಿಧ ಆಧಿಕ ವಲಯಗಳ ಕುರಿತು ಹಿಂದಿನ ತರಗತಿಗಳಲ್ಲಿ ಕಲಿತ್ತಿದ್ದೀರಲ್ಲವೇ. ಈ ವಲಯಗಳ ಉತ್ಪಾದನೆಯಲ್ಲಾದ ಹೆಚ್ಚಳದ ಆಧಾರದಲ್ಲಿ ಬೆಳವಣಿಗೆಯನ್ನು ಗಣನೆಮಾಡುತ್ತಾರೆ. ಕೃಷಿ ಹಾಗೂ ಕ್ರೊಾರಿಕಾ ವಲಯಗಳ ಉತ್ಪಾದನೆಯಲ್ಲಾದ ಹೆಚ್ಚಳ, ಸಾರಿಗೆ ಮತ್ತು ವಾತಾವರಿನಿಮಯ ಸೌಕರ್ಯಗಳು, ಅಸ್ವತ್ತೆಗಳು, ಹಣಕಾಸು ಸಂಸ್ಥೆಗಳು, ವ್ಯಾಪಾರ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು, ರಪ್ತಿ ಮೊದಲಾದುವುಗಳಲ್ಲಾದ ಹೆಚ್ಚಳವು ಇದರಲ್ಲಿ ಒಳಪಡುತ್ತವೆ. ದೇಶದ ಪ್ರಗತಿಗೆ ಸಹಾಯಕವಾದುದರಿಂದಲೇ ಬೆಳವಣಿಗೆಯನ್ನು ಯೋಜನೆಯ ಪ್ರಧಾನ ಉದ್ದೇಶಗಳಲ್ಲಾಂದಾಗಿ ಪರಿಗಳೇಸಿದ್ದಾರೆ.

### ಆಧುನಿಕರಣ (Modernization)

ಚಿತ್ರವನ್ನು ಗಮನಿಸಿರಿ. ಒಂದನೆಯ ಚಿತ್ರದಲ್ಲಿರುವ ಕೃಷಿ ವಿಧಾನಕ್ಕಿಂತ ಯಾವ ವ್ಯತ್ಯಾಸವನ್ನು ಎರಡನೆಯ ಚಿತ್ರದಲ್ಲಿ ಕಾಣಲು ಸಾಧ್ಯವಿದೆ?



ಚತ್ರ - 1



ಚತ್ರ - 2

ಕೆಳಗೆ ನೀಡಿರುವ ಸೂಚಕಗಳ ಆಧಾರದಲ್ಲಿ ಒಂದನೆಯ ಚಿತ್ರದಲ್ಲಿರುವ ಕೃಷಿ ವಿಧಾನ ಹಾಗೂ ಎರಡನೆಯ ಚಿತ್ರದಲ್ಲಿರುವ ಕೃಷಿ ವಿಧಾನಗಳನ್ನು ಹೊರಿಸಿರಿ.

- ಸಮಯದ ಉಳಿತಾಯ
- ಯಂತ್ರದ ಬಳಕೆ

● ದೃಷ್ಟಿಕ್ರಿಯೆ ಶ್ರಮದ ಇಳಿಕೆ



ಯಂತ್ರಗಳ ಮತ್ತು ತಂತ್ರಜ್ಞಾನದ ವಿಕಾಸವು ಉತ್ಪಾದನೆಯ ಹೆಚ್ಚಳಕ್ಕೂ ಮಾನವನ ಪರಿಶ್ರಮಾವು ಸರಳಗೊಳ್ಳುವುದಕ್ಕೂ ಕಾರಣವಾಯಿತು. ಆಧುನಿಕರಣ (Modernization)ವಂದರೆ ನೂತನ ತಾಂತ್ರಿಕತೆಯ ಪ್ರಯೋಜನವನ್ನು ಪಡೆಯುವುದಾಗಿದೆ.

ಆಧುನಿಕರಣವು ಸರಕು ಸಾಗಾಟ ಹಾಗೂ ಪ್ರಯಾಣದ ವೇಗವನ್ನು ಹೆಚ್ಚಿಸುತ್ತದೆ. ಇದು ಸಮಯದ ಉಳಿತಾಯ ಹಾಗೂ ತನ್ನಲ್ಲಿ ಆರ್ಥಿಕ ಗಳಿಕೆಗೂ ಕಾರಣವಾಯಿತು. ಆಧುನಿಕ ವಾತಾವರಿನಿಮಯ ಸೌಕರ್ಯಗಳು ಜೀವನಮಟ್ಟ ಹಾಗೂ ಸುರಕ್ಷೆಯನ್ನು ಹೆಚ್ಚಿಸಿದುದಲ್ಲದೆ ಸರಕಾರದ ಸೇವೆಗಳು ತ್ವರಿತಗತಿಯಲ್ಲಿ ಜನರಿಗೆ ಲಭಿಸಲು ಸಹಕಾರಿಯಾದುವು.

ಆಧುನಿಕರಣವೆಂಬುದು ಕೇವಲ ನೂತನ ತಾಂತ್ರಿಕತೆಯ ಪ್ರಯೋಜನವನ್ನು ಪಡೆಯುವುದು ಮಾತ್ರವಲ್ಲ, ಸಮಾಜದ ದೃಷ್ಟಿಕೋನದಲ್ಲಿರುವ ಬದಲಾವಣೆಯೂ ಕೂಡ ಆಗಿದೆ. ಸೀಯರ ಹಕ್ಕುಗಳ ಸಂರಕ್ಷಣೆ, ಸಾಮಾಜಿಕ ಸುರಕ್ಷೆ, ನೂತನ ಸಾಮಾಜಿಕ ಬದಲಾವಣೆ ಇತ್ಯಾದಿಗಳೆಲ್ಲವೂ ಆಧುನಿಕರಣದ ಭಾಗವಾಗಿವೆ.

### ಸ್ವಾವಲಂಬನೆ (Self-reliance)

ನಿಮ್ಮ ಮನೆಯಲ್ಲಿ ಕೈತೋಟವಿದೆಯೆ? ಕೆರುಪುಮಾಣಿದಲ್ಲಿಯಾದರೂ ಕೃಷಿಮಾಡುವವರಿಗೆ ತರಕಾರಿಗಾಗಿ ಇತರರನ್ನು ಆಶ್ರಯಿಸಬೇಕಾಗುವುದಿಲ್ಲ. ಆರ್ಥಿಕ ಲಾಭವನ್ನು ಗಳಿಸಲು ಹಾಗೂ ಮಾನವ ಸಂಪನ್ಮೂಲ ಸಾಮರ್ಥ್ಯದ ಪ್ರಯೋಜನವನ್ನು ಪಡೆಯಲು ಇದರ ಮೂಲಕ ಸಾಧ್ಯವಾಗುತ್ತದೆ. ಸ್ವಾತಂತ್ರ್ಯ ಪ್ರಾಳ್ಯಿಯ ಸಂದರ್ಭದಲ್ಲಿ ನಮ್ಮ ದೇಶದ ಆಹಾರಧಾನ್ಯಗಳ ಉತ್ಪಾದನೆಯ ಸ್ಥಿತಿಯನ್ನು ನೀವು ತಿಳಿದಿದ್ದೀರಿ. ಆಹಾರ ಧಾನ್ಯಗಳಿಗಾಗಿ ವಿದೇಶಗಳನ್ನು ಆಶ್ರಯಿಸಬೇಕಾಗಿ ಬಂದುದು ಬಡತನ ಹೆಚ್ಚಾಗಲು ಕಾರಣವಾಯಿತು. ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಭಾರತದಲ್ಲಿರುವ ಮಾನವ ಸಂಪನ್ಮೂಲದ ಪ್ರಯೋಜನವನ್ನು ಪಡೆದು ಕೃಷಿ, ಕ್ರೊಂಟಿಕ್ ಹಾಗೂ ಸೇವಾ ವಲಯಗಳಲ್ಲಿ ಸ್ವಾವಲಂಬನೆಯನ್ನು ಗಳಿಸುವುದಲ್ಲದೆ ವಿದೇಶ ಆಶ್ರಯವನ್ನು ಸಂಪೂರ್ಣವಾಗಿ ನಿಲ್ಲಿಸುವುದು ಸ್ವಾವಲಂಬನೆಯ ಗುರಿಯಾಗಿದೆ. ಮೂಲಭೂತ ಕ್ರೊಂಟಿಕ್ ಹಾಗೂ ಚೈತನ್ಯದ ಉತ್ಪಾದನೆಗಳಲ್ಲಿ ಸ್ವಾವಲಂಬನೆಯನ್ನು ಹೊಂದುವುದು ದೇಶದ ಆರ್ಥಿಕ ಬೆಳವಣಿಗೆ ಸಹಕಾರಿಯಾಗುತ್ತದೆ.

## ಸಮತ್ವ (Equity)

ನಮ್ಮ ಮೂಲಭೂತ ಆವಶ್ಯಕತೆಗಳು ಯಾವುವು ಎಂಬುದನ್ನು ಪಟ್ಟಿಹಾಡಿರಿ.

- ಅಹಾರ
- ಬಟ್ಟೆ
- ವಸತಿ
- ಶಿಕ್ಷಣ
- 
- 

ಭಾರತದ ಎಲ್ಲ ಪೌರಿಗೂ ಮೂಲಭೂತ ಆವಶ್ಯಕತೆಗಳಾದ ಅಹಾರ, ಬಟ್ಟೆ, ವಸತಿ, ಶಿಕ್ಷಣ, ಕುಡಿಯವ ನೀಯ, ಆರೋಗ್ಯ ಸುರಕ್ಷೆ ಇತ್ಯಾದಿಗಳನ್ನು ನೇರವೇಲಿಸುವುದು ಹಾಗೂ ಸಂಪತ್ತಿನ ನ್ಯಾಯೋಚಿತವಾದ ವಿಶರಣೆಯನ್ನು ದೃಢಪಡಿಸುವುದು ಸಮತ್ವದ ಉದ್ದೇಶವಾಗಿದೆ.

ಬೆಳವಣಿಗೆ, ಆಧುನೀಕರಣ, ಸ್ವಾವಲಂಬನೆಗಳ ಪ್ರಯೋಜನವು ಸಂಪೂರ್ಣವಾಗಿ ಜನರಿಗೆ ಲಭಿಸಬೇಕಾದರೆ ಸಮತ್ವವನ್ನು ಖಚಿತಪಡಿಸುವುದು ಅನಿವಾರ್ಯವಾಗಿದೆ.




ಯೋಜನೆಯ ಉದ್ದೇಶಗಳು ದೇಶದ ಪ್ರಗತಿಗೆ ಎಷ್ಟರಮಟ್ಟಿಗೆ ಪ್ರಯೋಜನಕಾರಿ ಎಂಬುದನ್ನು ಚರ್ಚಿಸಿ ಟಿಪ್ಪಣಿ ತಯಾರಿಸಿರಿ.

## ಯೋಜನಾ ಆಯೋಗ ಮತ್ತು ಪಂಚವಾರ್ಷಿಕ ಯೋಜನೆಗಳು (Planning Commission & Five Year Plans)

ನಾವು ಚರ್ಚಿಸಿದ ಉದ್ದೇಶಗಳನ್ನು ಕಾಯುಕ್ತಗೊಳಿಸಲು ಬೇಕಾದ ಯೋಜನೆಗಳನ್ನು ತಯಾರಿಸುವುದಕ್ಕಾಗಿ 1950 ಮಾರ್ಚ್ 15ರಂದು ಕೇಂದ್ರ ಮಂತ್ರಿಮಂಡಲವು ಮನುದೇಯೊಂದರ ಮೂಲಕ ಯೋಜನಾ ಆಯೋಗವನ್ನು ರೂಪಿಸಿತು. ಪ್ರಥಾನಮಂತ್ರಿ ಅಧೀಕರಾಗಿಯೂ ಒಬ್ಬ ಪೂರ್ವಾಲೀಕ ಉಪಾಧ್ಯಕ್ಷನೂ ಕೇಂದ್ರ ಕ್ಷಯಿಕ್ಕಾರ್ಡ್ ನೇಮಿಸುವ ಆಯೋಗದ ಸದಸ್ಯರೂ ಸೇರಿರುವ ಸಮಿತಿಯೇ ಯೋಜನಾ ಆಯೋಗವಾಗಿದೆ. ಸೋವಿಯತ್ ಯೂನಿಯನ್‌ನಲ್ಲಿ ಜಾರಿಗೊಳಿಸಿರುವ ರಾಷ್ಟ್ರೀಯ ಯೋಜನೆಯ ಮಾದರಿಯನ್ನು ಭಾರತವು ಸ್ವೀಕರಿಸಿದೆ. ಭಾರತದ ಪ್ರಜಾಪ್ರಭುತ್ವ ಹಾಗೂ ಮಿಶ್ರ ಆಧಿಕ ವ್ಯವಸ್ಥೆಗೆ ಅನುಗುಣವಾದ ಬದಲಾವಣೆಗಳನ್ನು ಮಾಡಿ ಜಾರಿಗೊಳಿಸಲು ಯೋಜನಾ ಆಯೋಗವು ತೀರ್ಮಾನನಿಸಿತು. ಇದಕ್ಕಾಗಿ ಪಂಚವಾರ್ಷಿಕ ಯೋಜನೆಗಳನ್ನು ಜಾರಿಮಾಡಲು ಯೋಜನಾ ಆಯೋಗವು ನಿರ್ದಿಷ್ಟಿತ. ಒಂದು ಪ್ರತ್ಯೇಕ ವಲಯಕ್ಕೆ

ಪರಿಗಳನೆಯನ್ನಿಲ್ಲ ಏದು ಪಂಚಗಳಲ್ಲಿ ಗುರಿ ತಲುಪುವುದು ಪಂಚವಾರ್ಷಿಕ ಯೋಜನೆಗಳ ಉದ್ದೇಶವಾಗಿದೆ.



**“ಅಣೆಕಟ್ಟಿಗಳು ಭಾರತದ  
ವಿಕಾಸದ ಮಹಾಕೈತ್ರಗಳಾಗಿವೆ.”**

ಜವಹರಲಾಲ್ ನೆಹರೂ

ಚಿತ್ರವನ್ನು ನಿರೀಕ್ಷಿಸಿರಿ. ಬಾಕುನಂಗಲ್ ಅಣೆಕಟ್ಟಿನ ಉದ್ದಾಟನೆಯ ಚಿತ್ರವನ್ನು ಇಲ್ಲಿ ಹೊಡಲಾಗಿದೆ. ಒಂದನೇ ಪಂಚವಾರ್ಷಿಕ ಯೋಜನೆಯ ಕಾಲದಲ್ಲಿ ಪ್ರಾಥಮಿಕ ವಲಯದ ಅಭಿವೃದ್ಧಿಗಾಗಿ ಭಾರತದಲ್ಲಿ ಬೃಹತ್ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದರು. ಬಾಕುನಂಗಲ್ ಅಣೆಕಟ್ಟಿನ ಉದ್ದಾಟನೆಯ ಸಂದರ್ಭದಲ್ಲಿ ನೆಹರೂರವರು ಹೇಳಿದ ಮಾತುಗಳು ಬೃಹತ್ ನೀರಾವರಿ ಯೋಜನೆಗಳಿಗೆ ಭಾರತದ ಅಭಿವೃದ್ಧಿಯಲ್ಲಿ ಎಷ್ಟರಮಟ್ಟಿಗೆ ಪ್ರಾಧಾನ್ಯವಿದೆಯೆಂಬುದನ್ನು ಸ್ಪಷ್ಟಪಡಿಸುತ್ತವೆ. 1951-56ರ (ಪ್ರಥಮ ಪಂಚವಾರ್ಷಿಕ ಯೋಜನೆ) ಕಾಲದಲ್ಲಿ ಕೃಷಿವಲಯಕ್ಕೆ ಆದ್ಯತೆಯನ್ನು ನೀಡಿ ಈ ಯೋಜನೆಯನ್ನು ಜಾರಿಗೊಳಿಸಲಾಯಿತು. 1956-61ರ ಎರಡನೇ ಪಂಚವಾರ್ಷಿಕ ಯೋಜನೆಯಲ್ಲಿ ಕ್ರೀಡಾರ್ಥಕುಟುಂಬ ಮೂರನೇ ಪಂಚವಾರ್ಷಿಕ ಯೋಜನೆಯಲ್ಲಿ ಆಹಾರ ಸ್ವಾವಲಂಬನೆಗೂ ಆದ್ಯತೆಯನ್ನು ನೀಡಲಾಯಿತು.



ವಿವಿಧ ಪಂಚವಾರ್ಷಿಕ ಯೋಜನೆಗಳ ಕಾಲದಲ್ಲಿ ಭಾರತದಲ್ಲಿ ಆರಂಭಿಸಿದ ಬೃಹತ್ ಯೋಜನೆಗಳ ಚಿತ್ರಗಳನ್ನು ಸಂಗ್ರಹಿಸಿ ಆಲ್ಯಂ ತಯಾರಿಸಿರಿ.

ಒಂದು ಹಾಗೂ ಎರಡನೇ ಪಂಚವಾರ್ಷಿಕ ಯೋಜನೆಗಳು ಪ್ರಾಂತಗೊಂಡಾಗಲೂ ಭಾರತದ ಆಹಾರ ಹೊರತೆಗೆ ಪರಿಹಾರವನ್ನು ಕಂಡುಹೊಳ್ಳಲು ಸಾಧ್ಯವಾಗದಿದ್ದಾಗ

ಕೃಷಿವಲಯದ ಪ್ರಗತಿ ಹಾಗೂ ಆಹಾರ ಸ್ವಾವಲಂಬನೆಯನ್ನು ಗುರಿಯಾಗಿಟ್ಟುಕೊಂಡು ಬದಲಾವಣೆಗೆ ಹೆಚ್ಚೆಯನ್ನಿರಿಸಿದರು. 1960 ರಿಂದ 1970ರ ವರೆಗಿನ ೨೦ದನೇ ಹಂತದಲ್ಲಾ 1970ರಿಂದ 1980ರ ವರೆಗಿನ ಎರಡನೇ ಹಂತದಲ್ಲಾ ಕೃಷಿರಂಗದಲ್ಲಾದ ಬದಲಾವಣೆಯನ್ನು ಹಸಿರುಕ್ಕಾಂತಿ ಎಂದು ಕರೆಯುತ್ತಾರೆ. ಅತ್ಯಾತ್ಮಾದನ ಸಾಮರ್ಥ್ಯವಿರುವ ಬೀಜ, ನೀರಾವರಿ ಸೌಕರ್ಯ, ರಾಸಾಯನಿಕ ಗೊಬ್ಬರ, ಕೀಟನಾಶಕ, ಕಡಿಮೆ ಬಡ್ಡಿಯಲ್ಲಿ ಆರ್ಥಿಕ ಸಹಾಯ ಎಂಬಿವುಗಳನ್ನು ಬಳಸಿಕೊಂಡು ಕೃಷಿ ಉತ್ಪಾದನೆಯಲ್ಲಾದ ಬ್ರಹ್ಮತ್ವ ಹೆಚ್ಚಳವನ್ನು ಹಸಿರು ಕ್ರಾಂತಿ (Green Revolution) ಎನ್ನುತ್ತಾರೆ. ಇದರ ಮೂಲಕ ಆಹಾರ ಧಾನ್ಯಗಳ ವಿಚಾರದಲ್ಲಿ ಮುಖ್ಯವಾಗಿ ಭತ್ತು ಮತ್ತು ಗೋಧಿಯ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಗಳಿಸಲು ಹಾಗೂ ವಿದೇಶ ಅವಲಂಬನೆಯನ್ನು ನಿಯಂತ್ರಿಸಲು ಸಾಧ್ಯವಾಯಿತು.

ಹಸಿರು ಕ್ರಾಂತಿಯಂತೆಯೇ ಹಾಲು ಮತ್ತು ಹಾಲಿನ ಉತ್ಪನ್ನಗಳ ಉತ್ಪಾದನೆಯಲ್ಲಿ ಪ್ರಗತಿಯನ್ನು ಗುರಿಯಾಗಿರಿಸಿ ಜಾರಿಗೊಳಿಸಿದ ಧವಳ ಕ್ರಾಂತಿಯು ಭಾರತದಲ್ಲಿ ಯಶಸ್ವಿಯಾಯಿತು.

ಮೀನುಗಾರಿಕಾ ವಲಯದ ಪ್ರಗತಿಯನ್ನು ಗುರಿಯಾಗಿರಿಸಿ ನೀಲ ಕ್ರಾಂತಿಯನ್ನೂ ಭಾರತದಲ್ಲಿ ಜಾರಿಗೊಳಿಸಿದರು.

ಯೋಜನಾ ಆಯೋಗವು ಭಾರತದಲ್ಲಿ ಜಾರಿಗೊಳಿಸಿದ ಯೋಜನೆಗಳು, ಅವುಗಳ ಕಾಲಾವಧಿ ಹಾಗೂ ಪ್ರಧಾನ ಉದ್ದೇಶಗಳನ್ನು ಸೂಚಿಸಿರುವ ಪಟ್ಟಿಯನ್ನು ಪರಿಶೀಲಿಸಿರಿ.

ಯೋಜನೆ	ಕಾಲಾವಧಿ	ಉದ್ದೇಶ
ಒಂದನೇ ಪಂಚವಾರ್ಷಿಕ ಯೋಜನೆ	1951-56	ಕೃಷಿರಂಗದ ಸಮಗ್ರ ಅಭಿವೃದ್ಧಿ
ಎರಡನೇ ಪಂಚವಾರ್ಷಿಕ ಯೋಜನೆ	1956-61	ಕ್ರೇಗಾರಿಕಾ ಅಭಿವೃದ್ಧಿ
ಮೂರನೇ ಪಂಚವಾರ್ಷಿಕ ಯೋಜನೆ	1961-66	ಆಹಾರ ಸ್ವಾವಲಂಬನೆ, ಆರ್ಥಿಕ ಸ್ವಾವಲಂಬನೆ
ನಾಲ್ಕನೇಯ ಪಂಚವಾರ್ಷಿಕ ಯೋಜನೆ	1969-74	ಸ್ಥಿರತೆಯಿಂದೊಡಗೊಡಿದ ಅಭಿವೃದ್ಧಿ, ಸ್ವಾವಲಂಬನೆ
ಬಂದನೇ ಪಂಚವಾರ್ಷಿಕ ಯೋಜನೆ	1974-79	ಬಡತನ ನಿರ್ಮಾಳನೆ
ಆರನೇ ಪಂಚವಾರ್ಷಿಕ ಯೋಜನೆ	1980-85	ಕೃಷಿ ಮತ್ತು ಕ್ರೇಗಾರಿಕಾ ರಂಗದ ಮೂಲಭೂತ ಸೌಕರ್ಯಗಳನ್ನು ಉತ್ತಮಪಡಿಸುವುದು.
ಪಂಜನೇ ಪಂಚವಾರ್ಷಿಕ ಯೋಜನೆ	1985-90	ಆಧುನಿಕರಣ, ಉದ್ಯೋಗಾವಕಾಶಗಳಲ್ಲಿ ಹೆಚ್ಚು

ಎಂಟನೇ ಪಂಚವಾರ್ಷಿಕ ಯೋಜನೆ	1992-97	ಮಾನವ ಸಾಮರ್ಥ್ಯದ ಅಭಿವೃದ್ಧಿ
ಒಂಬತ್ತನೇ ಪಂಚವಾರ್ಷಿಕ ಯೋಜನೆ	1997-02	ಗ್ರಾಮೀಣ ವಿಕಾಸ ಹಾಗೂ ವಿಕೇಂದ್ರೀಕೃತ ಯೋಜನೆ
ಹತ್ತನೇ ಪಂಚವಾರ್ಷಿಕ ಯೋಜನೆ	2002-07	ಬಂಡವಾಳ ಹೊಡಿಕೆಯನ್ನು ಹೆಚ್ಚಿಸುವುದು.
ಹನ್ನೊಂದನೇ ಪಂಚವಾರ್ಷಿಕ ಯೋಜನೆ	2007-12	ಎಲ್ಲ ಜನಾಂಗಗಳ ಸಮಗ್ರ ಅಭಿವೃದ್ಧಿ
ಹನ್ನೆರಡನೇ ಪಂಚವಾರ್ಷಿಕ ಯೋಜನೆ	2012-17	ಪ್ರಗತಿಶೀಲ ಅಭಿವೃದ್ಧಿ




1950ರಲ್ಲಿ ಯೋಜನಾ ಆಯೋಗವು ತನ್ನ ಕಾರ್ಯಕ್ರಮವನ್ನು ಆರಂಭಿಸಿದಾಗ ರೂಪಿಸಿದ ಉದ್ದೇಶಗಳು ಹಾಗೂ ಅವುಗಳ ಪರಿಣಾಮಗಳು ಎಂಬ ವಿಷಯದ ಆಧಾರದಲ್ಲಿ ಓವ್ವಣಿ ತಯಾರಿಸಿರಿ.

ಯೋಜನೆಯ ನಿರ್ವಹಣೆಯಲ್ಲಿ ಕಾಲಕ್ಷಮುಗ್ಣಿವಾದ ಬದಲಾವಣೆಗಳು ಉಂಟಾದ್ದು.

ವಿಕೇಂದ್ರೀಕೃತ ಯೋಜನೆಯು ಈ ಬದಲಾವಣೆಯ ಆರಂಭಕ್ಕೆ ಕಾರಣವಾಯಿತು.

### ವಿಕೇಂದ್ರೀಕೃತ ಯೋಜನೆ



ಕೊಲಾಷನ್ನು ಗಮನಿಸಿರಿ. ಯಾವ ಯಾವ ವಿಚಾರಗಳನ್ನು ಕೊಲಾಷಿನಲ್ಲಿ ಪರಾಮರ್ಷಿಸಲಾಗಿದೆ.

- ಸಂವಿಧಾನದ 73, 74ನೇ ಶಿಕ್ಷಣ ಜಾರಿಗೆ
- ಪಂಚಾಯತ್ರೋಜ್
- ಶ್ರೀಸರ ಪಂಚಾಯತ್
- ಗ್ರಾಮಸರ್ಕಾರ

1992ರಲ್ಲಿ ಪಾಲಿಕಮೆಂಟಿನಿಂದ ಮಂಜೂರಾತಿ ಪಡೆದು 1993ರಲ್ಲಿ ಅಸ್ತಿತ್ವಕ್ಕೆ ಬಂದ ಸಂವಿಧಾನದ 73, 74ನೇ ತಿದ್ದುಪಡಿ ನಿಯಮಗಳು ಶ್ರೀಸ್ತರ ಪಂಚಾಯತ್ ವ್ಯವಸ್ಥೆಯು ಅಸ್ತಿತ್ವಕ್ಕೆ ಬರಲು ಕಾರಣವಾಯಿತು. ಒಂಭತ್ತನೇ ಪಂಚಮಾಷಿಕ ಯೋಜನೆಯ ಕಾಲದಲ್ಲಿ ಅಸ್ತಿತ್ವಕ್ಕೆ ಬಂದ ಈ ಬದಲಾವಣೆಯು ವಿಕೇಂದ್ರೀಕೃತ ಯೋಜನೆಗೆ ನಾಂದಿಯನ್ನು ಹಾಡಿತು. ರಾಷ್ಟ್ರೀಯ ಮಟ್ಟದಲ್ಲಿ ಯೋಜನೆಗಳನ್ನು ಅಯೋಜಿಸಿ ಜಾರಿಗೊಳಿಸುವ ಕೇಂದ್ರೀಕೃತ ಯೋಜನಾ ರೀತಿಯು ಈ ವರೆಗೆ ಜಾರಿಯಲ್ಲಿತ್ತು.

ವಿಕೇಂದ್ರೀಕೃತ ಯೋಜನೆಯ ಮೂಲಕ ಅಧಿಕಾರ ಹಾಗೂ ಆಧಿಕ ಸಂಪನ್ಮೂಲಗಳನ್ನು ಪ್ರಾದೇಶಿಕ ಅಭಿವೃದ್ಧಿಗಾಗಿ ವಿನಿಯೋಗಿಸಲು ಶ್ರೀಸ್ತರ ಪಂಚಾಯತುಗಳಿಗೂ ನಗರಸಭೆಗಳಿಗೂ ಸಾಧ್ಯವಾಯಿತು.

ವಿಕೇಂದ್ರೀಕೃತ ಯೋಜನೆಯಲ್ಲಿ ಗ್ರಾಮಸಭೆಗಳಿಗೆ ಪ್ರಮುಖವಾದ ಪಾತ್ರವಿದೆ. ಗ್ರಾಮಸಭೆಗಳ ಚಟುವಟಿಕೆಗಳ ಕುರಿತು ಹಿಂದಿನ ತರಗತಿಗಳಲ್ಲಿ ಪ್ರತಿಪಾದಿಸಿರುವುದನ್ನು ಗಮನಿಸಿರುವಿರಲ್ಲವೇ.

ಪ್ರಾದೇಶಿಕ ಅಭಿವೃದ್ಧಿಯನ್ನು ಸಾಧಿಸುವುದರಲ್ಲಿ ಶ್ರೀಸ್ತರ ಪಂಚಾಯತು ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತು, ಬ್ಲೋಕ್ ಪಂಚಾಯತು, ಜಿಲ್ಲಾ ಪಂಚಾಯತು ಎಂಬೀ ಮೂರು ಸ್ತರಗಳಿಗೆ ಪಾತ್ರವಿದೆ. ಕೆಳಗೆ ನೀಡಿರುವ ಪ್ರೊಫೆಟ್‌ನ್ನು ಗಮನಿಸಿರಿ.

### ಗ್ರಾಮ ಪಂಚಾಯತು

- \* ಪ್ರಾದೇಶಿಕ ಅಭಿವೃದ್ಧಿ ಕಾರ್ಯಕರ್ಗಳನ್ನು ಗ್ರಾಮಸಭೆಗಳಲ್ಲಿ ಚಟುವಟಿಕೆ ಮಾಡಿ.
- \* ಅವಶ್ಯಕತೆಗಳನ್ನು ಕ್ರೋಡ್‌ರಿಂದ ಯೋಜನೆಗಳನ್ನು ಸೀದ್ದ ಪಡೆಸಿ ಸಮರ್ಪಿಸಿ.

### ಬ್ಲೋಕ್ ಪಂಚಾಯತು

- \* ಗ್ರಾಮ ಪಂಚಾಯತಿನ ಯೋಜನೆಗಳನ್ನು ಪರಿಶೀಲಿಸುತ್ತದೆ.

### ಜಿಲ್ಲಾ ಪಂಚಾಯತು

- \* ಬ್ಲೋಕ್ ಪಂಚಾಯತುಗಳ ಪರಿಶೀಲಿಸಿದ ಯೋಜನೆಗಳಿಗೆ ಜೀಲ್ಲಾಮಟ್ಟದಲ್ಲಿರುವ ಪ್ಲಾಸಿಗ್ ಕರ್ಮಾಂಕ ಅಂಗೀಕಾರವನ್ನು ಸೀದುತ್ತದೆ.
- \* ಇದನ್ನು ರಾಜ್ಯ ಯೋಜನಾ ಅಯೋಗಕ್ಕೆ ಸಮರ್ಪಿಸುತ್ತದೆ.



ಪ್ರೇಣಾಭಾರತ ನ್ಯಾಯ ವಿಶ್ಲೇಷಣೆ ವಿಕೇಂದ್ರೀಕೃತ ಯೋಜನೆಯಲ್ಲಿ ಜಾರಿಯಲ್ಲಿರುವ  
ವಿಧಾನಗಳನ್ನು ವಿವರಿಸುವ ಟಿಪ್ಪಣಿಯನ್ನು ತಂತ್ರಾರಿಸಿರಿ.

## ನೂತನ ಹೆಚ್ಚಿಗಳು

ಕೇಂದ್ರ ಸರಕಾರವು 2014 ಡಿಸೆಂಬರ್ 31ರಂದು ಯೋಜನಾ ಆಯೋಗದ ಕಾರ್ಯಚಟುವಟಿಕೆಯನ್ನು ಕೊನೆಗೊಳಿಸಿ ಅಡಕ್ಕೆ ಬದಲಾಗಿ “ನೀತಿ ಆಯೋಗ” ಎಂಬುದಾಗಿ ಯೋಜನಾ ಆಯೋಗಕ್ಕೆ ಪುನರ್ನಾಡು ಮಾಡಿತು. 2015 ಜನವರಿ 1 ರಂದು ಅಂತಿಮಕ್ಕೆ ಬಂದ “ನೀತಿ ಆಯೋಗ” (National Institution for Transforming India - NITI Aayog)ದ ರಚನೆ ಈ ರೀತಿಯಲ್ಲಿದೆ. ಪ್ರಧಾನಮಂತ್ರಿ ಇದರ ಅಧ್ಯಕ್ಷರಾಗಿರುತ್ತಾರೆ. ಆದ್ಯತ ಸಮಿತಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶದ ಲೆಖ್ತಿನಂಟ್ರೊ ಗವರ್ನರ್‌ಗಳು, ಪ್ರಧಾನಮಂತ್ರಿ ನೇಮಿಸುವ ಉಪಾಧ್ಯಕ್ಷ ಹಾಗೂ ಖಾಯಂ ಸದಸ್ಯರು ಇದ್ದಾರೆ. ಇಬ್ಬರು ಅರೆಕಾಲಿಕ ಸದಸ್ಯರು, ನಾಲ್ಕು ಅನೊದ್ಯೋಗಿಕ ಸದಸ್ಯರು, ಒವೆ ಮುಖ್ಯ ಕಾರ್ಯಕ್ರಿಯಾಗಳ ಅಧಿಕಾರಿಯೂ ಇದರಲ್ಲಿ ಒಳಗೊಂಡಿರುತ್ತಾರೆ. ಪ್ರಧಾನ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿರುವವರು ಇದರ ತಾತ್ಕಾಲಿಕ ಸದಸ್ಯರಾಗಿರುತ್ತಾರೆ. ಪ್ರಧಾನಮಂತ್ರಿ ನೇಮಿಸುವ ನಾಲ್ಕು ರೂ ಕೇಂದ್ರಮಂತ್ರಿಗಳು ಅನೊದ್ಯೋಗಿಕ ಸದಸ್ಯರಾಗಿರುತ್ತಾರೆ. ಮುಖ್ಯ ಕಾರ್ಯಕ್ರಿಯಾಗಳ ಆಧಿಕಾರಿಯನ್ನು ಪ್ರಧಾನಮಂತ್ರಿ ನೇಮಿಸುತ್ತಾರೆ.



## ನೀತಿ ಆಯೋಗದ ಉದ್ದೇಶಗಳು

- ಕ್ರೀಗಾರಿಕ ಹಾಗೂ ಸೇವಾವಲಯಗಳಲ್ಲಿ ಸರಕಾರದ ಭಾಗವಹಿಸುವಿಕೆಯನ್ನು ಕಡಿಮೆಮಾಡುವುದು.
- ಕೃಷಿ ವಲಯವನ್ನು ಮಿಶ್ರಕೃಷಿ ಉತ್ಪಾದನೆಯ ಮೂಲಕ ಪ್ರಗತಿಯತ್ತ ಕೊಂಡೊಯ್ದುವುದು.
- ಪ್ರಗತಿಶೀಲ ಆರ್ಥಿಕ ಅಭಿವೃದ್ಧಿಗಾಗಿ ಪ್ರಬಲವಾದ ಮಧ್ಯಮವರ್ಗವನ್ನು ಬಳಸಿಕೊಳ್ಳುವುದು.
- ಅನಿವಾಸಿ ಭಾರತೀಯರ ಸೇವೆಯನ್ನು ಆರ್ಥಿಕ ಹಾಗೂ ತಂತ್ರಜ್ಞಾನದ ಅಭಿವೃದ್ಧಿಗೆ ಉಪಯೋಗಿಸಿಕೊಳ್ಳುವುದು.
- ಆಧುನಿಕ ತಂತ್ರಜ್ಞಾನದ ಸಹಾಯದಿಂದ ನಗರಗಳನ್ನು ಸುರಕ್ಷಿತ ವಾಸಸ್ಥಳಗಳಾಗಿ ಬದಲಾಯಿಸುವುದು.
- ಜಾಗತಿಕ ಬದಲಾವಣೆಗಳ ಹಾಗೂ ಮಾರುಕಟ್ಟೆ ಶಕ್ತಿಗಳ ಹಸ್ತಕ್ಷೇಪವನ್ನು ಎದುರಿಸಲು ದೇಶವನ್ನು ಸಮರ್ಥವಾಗುವಂತೆ ಮಾಡುವುದು.



## ಕ್ಲೋಡಿಕರಣ

- ದೇಶದ ಅಭಿವೃದ್ಧಿಗೆ ಯೋಜನೆಯು ಅನಿವಾರ್ಯವಾಗಿದೆ.
- ಯೋಜನೆಯ ಪೂರ್ವಕ ಸಂಪನ್ಮೂಲಗಳು ನ್ಯಾಯೋಚಿತವಾಗಿ ವಿನಿಯೋಗಿಸಲ್ಪಡುತ್ತವೆ.
- ಯೋಜನೆಯ ಉದ್ದೇಶ ಅಭಿವೃದ್ಧಿಯಾಗಿದೆ.
- ಯೋಜನಾ ಆಯೋಗವು ಭಾರತದಲ್ಲಿ ಯೋಜನೆಯ ಮೇಲ್ಮೈವನ್ನು ವಹಿಸುತ್ತಿತ್ತು.
- ‘ನೀತಿ ಆಯೋಗ’ ಎಂಬ ವ್ಯವಸ್ಥೆಯು ಈಗ ಭಾರತದಲ್ಲಿ ಯೋಜನೆಯ ಮೇಲ್ಮೈವನ್ನು ವಹಿಸುತ್ತದೆ.
- ವಿಕೇಂದ್ರೀಕೃತ ಯೋಜನೆಯು ಪ್ರಾದೇಶಿಕ ಅಭಿವೃದ್ಧಿಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸುತ್ತದೆ.
- ಭಾರತದ ಪ್ರಗತಿಯಲ್ಲಿ ಪಂಚವಾರ್ಷಿಕ ಯೋಜನೆಗಳು ನಿರ್ಣಾಯಕವಾದ ಪ್ರಭಾವವನ್ನು ಬೀರಿವೆ.



## ಪ್ರಧಾನ ಕಲಿಕಾ ಸಾಧನೆಗಳಲ್ಲಿ ಒಳಪಡುವವರು

- ಯೋಜನೆಯ ಮೈಲುಗಲ್ಲಾಗಳನ್ನು ಸ್ವಷ್ಟಪಡಿಸುವುದು.
- ಯೋಜನೆಯ ಅವಶ್ಯಕತೆಯನ್ನು ಗುರುತಿಸಿ ವಿವರಣೆ ನೀಡುವುದು.
- ಕೇಂದ್ರೀಕೃತ ಯೋಜನೆ ಹಾಗೂ ವಿಕೇಂದ್ರೀಕೃತ ಯೋಜನೆಗಳನ್ನು ಪ್ರತ್ಯೇಕಿಸಿ ವಿಶೇಷಿಸುವುದು.
- ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಯೋಜನೆಯ ಪ್ರಾಧಾನ್ಯವನ್ನು ವಿಶೇಷಿಸುವುದು.
- ಸ್ವಾತಂತ್ರ್ಯದ ನಂತರ ಭಾರತವು ಗಳಿಸಿದ ಸಾಧನೆಗಳನ್ನು ವಿಶೇಷಿಸುವುದು.
- ಯೋಜನೆಯ ಉದ್ದೇಶಗಳನ್ನು ಸ್ವಷ್ಟಪಡಿಸುವುದು.
- ‘ನೀತಿ ಆಯೋಗ’ದ ರಚನೆಯನ್ನು ಸ್ವಷ್ಟಪಡಿಸುವುದು.
- ಪಂಚವಾರ್ಷಿಕ ಯೋಜನೆಗಳು ಭಾರತದ ಅಭಿವೃದ್ಧಿಯಲ್ಲಿ ಬೀರಿದ ಪ್ರಭಾವವನ್ನು ವಿಶೇಷಿಸುವುದು.



## ಮೊಲ್ಯನಿಕ್ಸ್‌ಯ ಮಾಡುವ

- ಯೋಜನೆ ಎಂದರೇನು?
- ಕೇಂದ್ರೀಕೃತ ಯೋಜನೆ ಹಾಗೂ ವಿಕೇಂದ್ರೀಕೃತ ಯೋಜನೆಗಳು ಹೇಗೆ ಭಿನ್ನವಾಗಿವೆಯೆಂಬುದನ್ನು ಸ್ವಪ್ನಪಡಿಸಿರಿ.
- ಯೋಜನೆಯ ಉದ್ದೇಶಗಳು ಯಾವುವು?
- “ಭಾರತದ ಅಭಿವೃದ್ಧಿಯ ಸಾಧನೆಗಳು” ಎಂಬ ವಿಷಯದ ಆಧಾರದಲ್ಲಿ ಕಿರುಪ್ರಬಂಧವೊಂದನ್ನು ತಯಾರಿಸಿರಿ.



## ಮುಂದುವರಿದ ಚಟುವಟಿಕೆಗಳು

- ನಿಮ್ಮ ಪ್ರದೇಶದ ಅಭಿವೃದ್ಧಿಗಾಗಿ ಸ್ಫೋರ್ಚಾಡಿತ ಸಂಸ್ಥೆ ನಡೆಸಿದ ಕಾರ್ಯಕ್ರಮಗಳೆಗೆ ಮಾಹಿತಿಯನ್ನು ಸಂಗ್ರಹಿಸಿ ವರದಿ ತಯಾರಿಸಿರಿ.


**ಸ್ವಾಮ್ಯವಿಜ್ಞಾನ**

	ಪ್ರಣಾಲೀ	ಭಾಗಕ್ಕಾಗಿ	ಉತ್ಪನ್ನದಿಂದಿಕೆ
ಯೋಜನೆಯ ಹಿನ್ನಲೆಯನ್ನು ಸ್ವಷಟ್ಟಪಡಿಸಲು ಸಾಧ್ಯವಿದೆ.			
ಯೋಜನಾ ಅಯೋಗದ ಹಾಗೂ ನೀತಿ ಅಯೋಗದ ಕಾರ್ಯಕ್ರಮವನ್ನಿಂತೆ ವಿಶದೇಕರಿಸಲು ಸಾಧ್ಯವಿದೆ.			
ವಿವಿಧ ಯೋಜನೆಗಳ ಕುರಿತು ವಿಶದೇಕರಿಸಲು ಸಾಧ್ಯವಿದೆ.			
ಕೇಂದ್ರೀಕೃತ ಯೋಜನೆ ಹಾಗೂ ವಿಕೇಂದ್ರೀಕೃತ ಯೋಜನೆಗಳನ್ನು ಪ್ರತ್ಯೇಕಿಸಿ ತಿಳಿಯಲು ಹಾಗೂ ನಿಗಮನಗಳನ್ನು ರೂಪಿಸಲು ಸಾಧ್ಯವಿದೆ.			
ವಿಕೇಂದ್ರೀಕೃತ ಯೋಜನೆಯಲ್ಲಿ ಜನರ ಪಾಲ್ಗೊಳ್ಳಲಿಕೆಯನ್ನು ಖಚಿತಪಡಿಸುವುದಕ್ಕಾಗಿ ಕಾರ್ಯನಿರ್ವಹಿಸಲು ಇದು ಸಹಕಾರಿಯಾಗಿದೆ.			
ಅಭಿವೃದ್ಧಿಗೆ ಸಂಬಂಧಿಸಿದ ದೃಷ್ಟಿಕೋನಗಳನ್ನು ರೂಪಿಸಲು ಸಾಧ್ಯವಿದೆ.			
ಅಭಿವೃದ್ಧಿಯ ಮಾದರಿಗಳನ್ನು ಮಂಡಿಸಲು ಸಾಧ್ಯವಿದೆ.			

# 12



## ಭೂಮಿಯಲ್ಲಿನ ಜಲ

A collage of four images. Top left: A close-up of a young boy drinking water from a tap. Top right: A woman carrying an orange water container on her head next to a well. Bottom left: A person operating a hand pump to draw water into buckets. Bottom right: A large question mark inside a red-bordered box with the text "ನಾಳೆಯೂ ಇದೆಲ್ಲ ಇಲ್ಲಿ ರಬಹುದೆ?" and the question "ನಾಳೆ ಏನು?" below it.

ಮಾರ್ಚ್ 22 ಜಾಗತಿಕ ಜಲದಿನ

ನಾಳೆಯೂ  
ಇದೆಲ್ಲ ಇಲ್ಲಿ  
ರಬಹುದೆ?  
ನಾಳೆ ಏನು?

ಭೂಮಿಯಲ್ಲಿ ಜೀವಜಾಲಗಳ ಉದ್ಘವದ ಕುರಿತು ಹಿಂದಿನ ತರಗತಿಗಳಲ್ಲಿ ನೀವು ಕಲಿತಿರುವುದು ನೆನ್ನಪಾಗುವುದಿಲ್ಲವೇ? ಜೀವಿಗಳ ಅಷ್ಟಿತಕೆ ವಾಯುವಿನಂತೆಯೇ ನೀರು ಕೂಡ ಅತಿ ಅಗತ್ಯವಾಗಿದೆ. ಜಾಗತಿಕ ಜಲದಿನಕ್ಕೆ ಸಂಬಂಧಿಸಿ ಮೇಲೆ ನೀಡಿದ ಪ್ರೋಫ್ಸ್‌ರನ್ನು ಗಮನಿಸಿರಿ. ದ್ಯುನಂದಿನ ಜೀವನದಲ್ಲಿ ಇಮ್ಮೋಂದು ಪ್ರಾಧಾನ್ಯವಿರುವ ಜಲವೆಂಬ ಪ್ರಾಕೃತಿಕ ಸಂಪನ್ಮೂಲದ



ಲಭ್ಯತೆಯ ಕುರಿತು ಮೇಲೆ ನೀಡಿರುವ ಪೋಸ್ಟ್‌ಆರ್ಟ್ ಪ್ರತಿಬಿಂಬಿಸುವ ಆತಂಕವನ್ನು ತರಗತಿಯಲ್ಲಿ ಚರ್ಚಿಸಿರಿ.

ಎಲ್ಲ ಜೀವಜಾಲಗಳ ಅಸ್ತಿತ್ವಕ್ಕೆ ಅತಿ ಅಗತ್ಯವಾದ ಜಲಸಂಪನ್ಮೂಲದ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಲು ಪ್ರಯತ್ನಿಸುವ.

## ಜೀವಜಲ

ಭೂಮಿಯು ಸೌರಪೂರ್ವಹದಲ್ಲಿ ಜೀವಿಗಳಿರುವ ಗ್ರಹವಾಗಿದೆ. ಜೀವಿಯು ವೋತಮೆದಲಬಾರಿಗೆ ಜಲದಲ್ಲಿ ಉಂಟಾಯಿತೆಂದು ಉಂಟಿಸಲಾಗಿದೆ.



ಜಲವು ತಣೆದು ಗಟ್ಟಿಯಾಗುವಾಗ ಸಾಂದ್ರತೆ ಕಡಿಮೆಯಾಗುತ್ತದೆ. ಆದುದರಿಂದ ಮಂಬಗಡೆಯು ನೀರಿನಲ್ಲಿ ತೇಲುತ್ತದೆ. ಈ ವಿಶೇಷತೆಯಿಂದಾಗಿ ಮಂಬಗಡೆಯಿಂದಾಗಿ ಜಲಾಶಯಗಳಲ್ಲಿ ಮಂಬಗಡೆಯು ಪದರುಗಳಿಂದೆಯಲ್ಲಿ ನೀರು ಕಂಡುಬರುತ್ತದೆ. ಇಲ್ಲದಿದ್ದರೆ ಶೀತವಲಯದ ಜಲಾಶಯಗಳು ಸಂಪೂರ್ಣವಾಗಿ ತಣೆದು ಗಟ್ಟಿಯಾಗುವುದಲ್ಲದೆ ಜಲಜೀವಿಗಳೆಲ್ಲವೂ ಸತ್ತು ನಾಶವಾಗುತ್ತಿದ್ದವು.

ಜಲವು ಯಾವೆಲ್ಲ ಸ್ಥಿತಿಗಳಲ್ಲಿ ಭೂಮಿಯಲ್ಲಿ ಅಸ್ತಿತ್ವದಲ್ಲಿತ್ತು ಎಂಬುದನ್ನು ನೀವು ಹಿಂದಿನ ತರಗತಿಗಳಲ್ಲಿ ಕಲ್ಪಿಸಿದ್ದಿರಲ್ಲವೇ.

ಭೂಮಿಗೆ ಜಲಗ್ರಹ ಎಂಬ ಹೆಸರೂ ಇದೆ. ಆ ಹೆಸರು ಬರಲು ಕಾರಣವೇನಾಗಿರಬಹುದು? ನೀಡಿರುವ ಚಿತ್ರ (ಚಿತ್ರ 12.1)ವನ್ನು ಗಮನಿಸಿರಿ.೬

ಭೂಮಿಯ ಒಟ್ಟು ವಿಸ್ತಾರದ ಮುಕ್ಕಾಲು ಭಾಗವೂ ಜಲದಿಂದಾಗ್ವಿತವಾಗಿರುವುದರಿಂದ ಹಿಂಗೆ

ವಿಶೇಷಿಸಲಾಗಿದೆಯೆಂಬುದನ್ನು ತಿಳಿದುಕೊಂಡಿರಲ್ಲವೇ? ಭೂಮಿಯ ಮೇಲ್ಮೈಯ ಶೇಕಡಾ 71 ಭಾಗವೂ ಜಲವಾಗಿರುವುದರಿಂದ ಬಾಹ್ಯಕಾಶದಿಂದ ನೋಡುವಾಗ ಭೂಮಿಯೊಂದು ನೀಲಗೊಳಿಲವಾಗಿ ಕಂಡುಬರುತ್ತದೆ. ಚಿತ್ರದಲ್ಲಿ ನೀಲಬಣ್ಣದಲ್ಲಿ ಕಾಣುವುದು ಸಾಗರಗಳಾಗಿವೆ.




ಚಿತ್ರ 12.1

ಸಾಗರಗಳಲ್ಲದೆ ಇತರ ಯಾವೆಲ್ಲ ಜಲಮೂಲಗಳ ಕುರಿತು ನಿಮಗೆ ತಿಳಿದಿದೆ?

● ನೀರೊರತೆಗಳು

●

ಕೇಳಗೆ ನೀಡಿರುವ ಡಯಾಗ್ರಂನ್ನು ನಿರೀಕ್ಷಿಸಿರಿ.



- ಶುದ್ಧ ಜಲ 0.33%
- ಲಭ್ಯ ವಾಗದ ಶುದ್ಧ ಜಲ 2.67%
- ಉಪ್ಪನೀರು 97%

ಧೂವ ಪ್ರದೇಶಗಳಲ್ಲಿಯೂ ಉನ್ನತ ಪ್ರವರ್ತನೆಗಳಲ್ಲಿಯೂ ಗಟ್ಟಿಯಾಗಿರುವ ಮಂಜುಗಡ್ಡೆ ಹಾಗೂ ಕೆಲವು ಪ್ರದೇಶಗಳಲ್ಲಿರುವ ಭೂಗಭ್ರ ಜಲವು ನಮಗೆ ಲಭಿಸದ ಶುದ್ಧಜಲವಾಗಿದೆ.




- ಭೂಮಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವುದು ಉಪ್ಪನೀರೋ ಶುದ್ಧನೀರೋ?
- ಭೂಮಿಯಲ್ಲಿರುವ ಒಟ್ಟು ಜಲದ ಎಷ್ಟು ಶೇಕಡಾ ಉಪ್ಪನೀರಿದೆ?
- ಮಾನವನಿಗೆ ಎಷ್ಟು ಶೇಕಡಾ ಶುದ್ಧಜಲವು ಲಭಿಸುತ್ತದೆ?

ಭೂಮಿಯಲ್ಲಿ ಶುದ್ಧನೀರಿನ ಪ್ರಮಾಣವು ತುಂಬ ಕಡಿಮೆ ಎಂಬುದನ್ನು ಶಿಳಿದುಹೊಂಡಿರಲ್ಲವೇ.

ನಾವು ಉಪಯೋಗಿಸುವಾಗ ಈ ಶುದ್ಧಜಲವೂ ಮುಗಿದು ಹೋಗುವುದಿಲ್ಲವೇ? ನಮ್ಮ ಬಾವಿಗಳಲ್ಲಿ ಹಾಗೂ ಹೊಳೆಗಳಲ್ಲಿ ಶುದ್ಧನೀರು ಪುನಃ ಪುನಃ ತುಂಬವುದು ಹೇಗೆ?

### ಜಲಚಕ್ರ (Water Cycle)



ಬೆತ್ತೆ 12.2ನ್ನು ನಿರೀಕ್ಷಿಸಿ ಜಲವು ಯಾವೆಲ್ಲ ಸ್ಥಿತಿಗಳ ಮೂಲಕ ಹಾದುಹೋಗುತ್ತದೆ ಎಂಬುದನ್ನು ತಿಳಿದುಕೊಳ್ಳಿರಿ.

ಅನಂತರ ಕೆಳಗೆ ನೀಡಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ.

- ಜಲಾಶಯದಲ್ಲಿರುವ ನೀರಿಗೆ ಸೂರ್ಯತಾಪ ಬಿಧ್ವಾಗ ಏನು ಸಂಭವಿಸುತ್ತದೆ?
- ನದಿಗಳಿಗೆ ಹಾಗೂ ಸರೋವರಗಳಿಗೆ ನೀರು ತಲುಪುವುದು ಹೇಗೆ?
- ಈ ಜಲವು ಅನಂತರ ಏನಾಗುತ್ತದೆ?

ಜಲಮೂಲಗಳನ್ನು ಮೇಲೆಳ್ಳುಜಲ ಮತ್ತು ಭೂಗಭಂಜಲವೆಂದು ಎರಡಾಗಿ ವರ್ಗೀಕರಿಸಬಹುದು.

ಸಾಗರ, ನದಿ, ಹಿನ್ನೀರು, ಸರೋವರ ಇತ್ಯಾದಿಗಳು ಭೂಮಿಯ ಮೇಲೆಳ್ಳು ಜಲಮೂಲಗಳಾಗಿವೆ. ಇವುಗಳ ಜಲಮಟ್ಟವು ಭೂಮಿಯ ಮೇಲೆಳ್ಳು ಸಮೀಪದಲ್ಲಿದೆ. ಬಾವಿ, ಕರೆ, ಕೊಳವೆಬಾವಿ ಮೊದಲಾದವುಗಳು ಭೂಗಭಂಜಲವೆಂದು ಭೂಗಭಂಜಲಾಗಿವೆ.

### ಮಣಿನೊಳಗಿನ ಜಲ

ಮಣಿಯು ಮಣಿಗೆ ನೀರನೊಳಗಿಸುತ್ತದೆ. ಮಣಿ ಹನಿಗಳು ಮಣಿನಲ್ಲಿರುವ ಸೂಕ್ಷ್ಮ ರಂಧ್ರಗಳೊಳಗೆ ಸೋಸಿ ಇಂಗುವುದಲ್ಲದೆ ಅಲ್ಲಿ ಸಂಗ್ರಹಿಸಲ್ಪಡುತ್ತದೆ. ಮಣಿನಲ್ಲಿ

ಅನೇಕ ಸೂಕ್ಷ್ಮ ರಂಧ್ರ (Pore spaces)ಗಿವೆ. ಸೂಕ್ಷ್ಮ ರಂಧ್ರಗಳಿರುವ ಸ್ಥಿತಿಯನ್ನು ಸಚ್ಚಿದ್ರತೆ(Porosity) ಎನ್ನತ್ತಾರೆ. ಆವೇಮಣಿ ಸಚ್ಚಿದ್ರತೆಯಿರುವ ಪದಾರ್ಥಕ್ಕೊಂದು ಉತ್ತಮ ಉದಾಹರಣೆಯಾಗಿದೆ. ಸಾಮಾನ್ಯವಾಗಿ ಈ ರಂಧ್ರಗಳಲ್ಲಿ ವಾಯು ತುಂಬಿರುತ್ತದೆ. ಮಣಿಯ ಮೂಲಕ ಅಥವಾ ಇತರ ಮಾರ್ದ್ಯಮಗಳ ಮೂಲಕ ತೇವವು ತಲುಪಿದಾಗ ಈ ರಂಧ್ರಗಳಲ್ಲಿ ನೀರು ತುಂಬಿಕೊಳ್ಳುತ್ತದೆ. ಮಣಿನಲ್ಲಿ ಮಾತ್ರವಲ್ಲ, ಕೆಲವು ವಿಧದ ಶಿಲೆಗಳಲ್ಲಿಯೂ ಸಚ್ಚಿದ್ರತೆ ಹೆಚ್ಚು ಕಂಡುಬರುತ್ತದೆ. ಇಂತಹ ಶಿಲೆಗಳಲ್ಲಿ ಹೆಚ್ಚು ನೀರು ಸಂಗ್ರಹವಾಗುತ್ತದೆ. ಆದರೆ ರಂಧ್ರಗಳು ಪರಸ್ಪರ ಜೋಡಿಸಲ್ಪಟ್ಟಿರುವ ಶಿಲೆಗಳಿರುವ ಸ್ಥಳಗಳಲ್ಲಿ ಮಾತ್ರ ಜಲಲಭ್ಯತೆ ಇರಬಹುದಷ್ಟೇ. ರಂಧ್ರಗಳ ಮೂಲಕ ಜಲಕ್ಕೆ ಸಂಚರಿಸಲು ಸಾಧ್ಯವಾಗುವುದೇ ಇದಕ್ಕೆ ಕಾರಣವಾಗಿದೆ. ಶಿಲೆಗಳ ಈ ವಿಶೇಷ ಗುಣವನ್ನು ಪ್ರವೇಶ್ಯತೆ ಅಥವಾ ವ್ಯಾಪ್ತತೆ (Permeability) ಎಂದು ಹೇಳುತ್ತಾರೆ. ಸಚ್ಚಿದ್ರತೆಯಿರುವ



ಹಲವು ಸ್ಥಳಗಳಲ್ಲಿ ಬಿಸಿಯಾದ ನೀರು ಭೂಗಭಂಜದಿಂದ ಮೇಲೆಳ್ಳುತ್ತದೆ. ಇಂತಹ ನೀರು ಹರಿವುಗಳನ್ನು ಬಿಸಿನೀರಿನ ಚಿಲುಮೆಗಳೆಂದು ಕರೆಯುತ್ತಾರೆ. ಹಿಮಾಲಯದ ತಪ್ಪಲುಗಳಲ್ಲಿ ಇವುಗಳು ಹೇರಳವಾಗಿ ಕಂಡುಬರುತ್ತವೆ. ಮರಭೂಮಿಗಳಲ್ಲಿ ನೀರು ಲಭಿಸುವ ಪ್ರದೇಶಗಳೇ ಒಂದುಸಿಸಾಗಳಾಗಿವೆ. ಈ ಒಂದುಸಿಸಾಗಳನ್ನು ಕೇಂದ್ರವಾಗಿಸಿ ಮರಭೂಮಿಯಲ್ಲಿ ಕೆರು ಜನವಾಸ ಕೇಂದ್ರಗಳು ಅಸ್ತಿತ್ವದಲ್ಲಿವೆ.




ಎಲ್ಲ ಪದಾರ್ಥಗಳಲ್ಲಿಯೂ ಸೋಸಿ ಇಂಗುವ ವ್ಯವಸ್ಥೆಯನ್ನು ಪ್ರಕೃತಿಯೇ ಏರಿಸಿಸಿದೆ. ಮಳೆನೀರು ಮಣಿನ ತಳಭಾಗಕ್ಕೆ ಸೋಸಿ ಇಂಗುವುದಕ್ಕೆ ನಾವು ಅಡ್ಡಪಡಿಸಿದಾಗ ಬೇಸಿಗೆ ಕಾಲದಲ್ಲಿ ನೀರಿನ ಹೊರತೆಯಂಟಾಗುತ್ತದೆ.

ಬಾವಿಯ ನಿಮಾಣ ಹಾಗೂ ಇತರ ಅಗತ್ಯಗಳಿಗಾಗಿ ಗುಂಡಿ ತೋಡುವುದನ್ನು ನೀವು ಗಮನಿಸಿರಬಹುದು. ಆಳ ಹೆಚ್ಚಿದಂತೆ ಮಣಿನಲ್ಲಿರುವ ತೇವಾಂಶ ಹೆಚ್ಚಿಗೆ ವುದನ್ನು ಕಾಣಬಹುದು. ಆಳವನ್ನು ಇನ್ನೂ ಹೆಚ್ಚಿಸಿದರೆ? ಶಿಲೆಗಳ ರಂಧ್ರಗಳಲ್ಲಿ ತುಂಬಿರುವ ಜಲವು ಬಾವಿಗೆ ಇಳಿದು ಹೊಂಡದಲ್ಲಿ ತುಂಬುತ್ತದೆ. ಎಲ್ಲ ರಂಧ್ರಗಳೂ ನೀರಿನಿಂದ ತುಂಬಿರುವುದರಿಂದ ಈ ಜಲಸಮೃದ್ಧಿಯು ಕಂಡುಬರುತ್ತದೆ. ಭೂಮಿಯ ಆಳದಲ್ಲಿರುವ ಜಲಸಮೃದ್ಧವಾದ ಭಾಗದ ಮೇಲ್ತಳವನ್ನು ಜಲಪೀಠ (Water table) ಎಂದು ಕರೆಯುತ್ತಾರೆ. ಇಲ್ಲಿ ಸಂಗ್ರಹಿಸಲ್ಪಡುವ ಜಲವೇ ಭಾಗಭಂಜಳ (Underground water).

### ಅಕ್ವಿಫರ್ಸ್ (Aquifers).

ಮೇಲ್ತಳೆನಿಂದ ತಳಕ್ಕೆ ಇಂಗುವ ಜಲವು ವುಣಿನಲ್ಲಿರುವ ರಂಧ್ರಗಳಲ್ಲಿ ಹಾಗೂ ಶಿಲಾಪದರುಗಳಿಡೆಯಲ್ಲಿ ಸಂಗ್ರಹವಾಗುತ್ತದೆ. ಹೀಗೆ ಸಂಗ್ರಹಿಸಲ್ಪಟ್ಟ ನೀರಿನ ಭಾಗಗಳನ್ನು ಅಕ್ವಿಫರ್ (Aquifers) ಎನ್ನುತ್ತಾರೆ. ಹೀಗೆ ಸಂಗ್ರಹವಾಗುವ ಜಲವು ಬಾವಿಯ ಮೂಲಕ ನಮಗೆ ಲಭಿಸುತ್ತದೆ.



 ಮುಳೆಗಾಲದಲ್ಲಿ ಜಲಪೀಠ ಮೇಲಕ್ಕೆಯುತ್ತದೆ. ಬೇಸಿಗೆ ಕಾಲದಲ್ಲಿ ಕೆಳಕ್ಕಿಳಿಯುತ್ತದೆ.  
ಇದಕ್ಕೆ ಕಾರಣವೇನಾಗಿರಬಹುದು?

## ಬಾವಿಗಳಲ್ಲಿ ಹಲವು ವಿಧ

ಚತ್ರವನ್ನು ನೋಡಿದಿರಲ್ಲವೇ?




ನಮ್ಮ ಉರಿನಲ್ಲಿ ಬಾವಿಗಳು ಸಾಮಾನ್ಯವಾಗಿ ಕಂಡುಬರುತ್ತವೆ. ಜಲಪೀಠದ ಮೇಲ್ತಳವೇ ಬಾವಿಯ ಜಲಮಟ್ಟವಾಗಿದೆ.

ಜಲಪೀಠದ ಆಳವು ಅಧಿಕವಾಗಿರುವ ಪ್ರದೇಶಗಳಲ್ಲಿ ಬಾವಿ ತೋಡುವುದು ಸುಲಭವಲ್ಲ. ಇಂತಹ ಸಂದರ್ಭಗಳಲ್ಲಿ ಕೊಳವೆ ಬಾವಿಯು ಸೂಕ್ತವಾದುದಾಗಿದೆ. ಯಂತ್ರದ ಸಹಾಯದಿಂದ ಭೂಮಿಯ ಆಳಕ್ಕೆ ಶಿಲೆಗಳನ್ನು ಕೂರೆದು ಕೊಳವೆಬಾವಿ (Tube well) ಗಳನ್ನು ನಿರ್ಮಿಸುತ್ತಾರೆ.

### ಜರಡಿ ಬಾವಿಗಳು (Filter point wells)

ಹೊಗೆಯಿಂದ ತುಂಬಿದ ಪ್ರದೇಶಗಳಲ್ಲಿ ನಿರ್ಮಿಸುವ ಕಡಿಮೆ ಆಳದ ಬಾವಿಗಳೇ ಜರಡಿ ಬಾವಿ (Filter point wells)ಗಳಾಗಿವೆ.

### ಆರ್ಟೆಸಿಯನ್ ಬಾವಿಗಳು (Artesian Wells)



ಅಪ್ರಪೇಶ್ಯವಾದ ಎರಡು ಶಿಲಾಪದರಗಳ ಮಧ್ಯದಲ್ಲಿ ಅತ್ಯಧಿಕ ಪ್ರವೇಶ್ಯತೆಯನ್ನು ಒಂದು ಶಿಲಾಪದರು ಇದೆ ಎಂದು ಭಾವಿಸೋಣ. ಈ ಶಿಲಾಪದರವನ್ನು ತೋಡಿದಾಗ ಒತ್ತಡದಿಂದಾಗಿ ಜಲವು ಅದರ ಮೂಲಕ ಮೇಲಕ್ಕೆ ಮೇಲೆ ಯನ್ನು ತಲುಪುತ್ತದೆ. ಇಂತಹ ಬಾವಿಗಳನ್ನು ಅಟೀಟಿಯನ್ನು ಬಾವಿಗಳೆಂದು ಕರೆಯುತ್ತಾರೆ.

ಪ್ರವೇಶ್ಯತೆಯಿರುವ ಶಿಲಾಪದರಗಳಲ್ಲಿ ಯಾವುದಾದರೂ ಭಾಗದಿಂದ ನೀರು ಪ್ರವೇಶಿಸುವುದರಿಂದ ಇಲ್ಲಿ ನೀರು ಉಭಿಸುತ್ತದೆ.

## ನೀರೊರತೆ (Spring)

ಮಳೆಗಾಲದಲ್ಲಿ ನಮ್ಮ ಉರಿನ ಹಿತ್ತಿಲಾಗಳಲ್ಲಿ ಹಾಗೂ ಇಳಿಜಾರುಗಳಲ್ಲಿ ಒರತೆಗಳು ರೂಪಗೊಳ್ಳುವುದನ್ನು ಕಂಡಿರುವಿರಲ್ಲವೇ? ಕೆಲವು ಸ್ಥಳಗಳಲ್ಲಿ ಇದು ಶಾಶ್ವತವಾಗಿ ಕಂಡುಬರುತ್ತದೆ. ಇತರ ಕೆಲವು ಸ್ಥಳಗಳಲ್ಲಿ ಮಳೆಗಾಲ ಮುಗಿದ ಶಾಡಲೇ ಬ್ರತಿಪೋಗುತ್ತದೆ.

ಜಲಪೀಠವು ಭೂಮಿಯ ಮೇಲೆ ಯನ್ನು ಸ್ವರ್ವಿಂಸುವ ಸ್ಥಳಗಳಲ್ಲಿ ನೀರು ಭೂಮಿಯ ಒಳಗಿನಿಂದ ಮೇಲೆ ಯ ಮೂಲಕ ಹರಿಯುತ್ತದೆ. ಇದು ನೀರೊರತೆ (Spring) ಅಗಿದೆ. ಕೆಲವು ಸ್ಥಳಗಳಲ್ಲಿ ಹೀಗೆ ಹರಿಯುವ ನೀರು ಬಿಸಿಯಾಗಿರುತ್ತದೆ. ಇದನ್ನು ಬಿಸಿನೀರಿನ ಚೆಲುಮೆ (Hot Spring) ಎನ್ನುತ್ತಾರೆ.

## ಗೀಷರುಗಳು (Geysers)

ಗೀಷರುಗಳೆಂದರೆ ಭೂಗಭಾದಿಂದ ನಿರ್ಣಿತ ಸಮಯದ ಅಂತರದಲ್ಲಿ ಬಿಸಿನೀರು ಹಾಗೂ ನೀರಾವಿ ಪ್ರಬಲವಾಗಿ ಹೊರಕ್ಕೆ ಹರಿಯುವ ವಿದ್ಯುವಾನವಾಗಿದೆ. ಉದಾ: ಅಮೇರಿಕಾದ ಯೆಲ್ಲೋಸ್ಮೋನ್ ನ್ಯಾಶನಲ್ ಪಾರ್ಕನಲ್ಲಿರುವ ಓಲ್ಡ್ ಫೇರ್ ಪ್ಲಾಟ್ ಗೀಷರು.

ಒತ್ತಡದಿಂದಾಗಿ ನೀರು ಮೇಲಕ್ಕೆ ಮೇಲೆ ತೆಲುಪುವಂತೆ ಬಾವಿಗಳು ಘೂನಿಸುತ್ತಾರೆ. ಆರೋಚೋರೀಸ್ (Artois) ಎಂಬ ಸ್ಥಳದಲ್ಲಿ ಪ್ರಥಮವಾಗಿ ಪ್ರಜಾರಕ್ಕೆ ಒಂದುವು. ಅನಂತರ ಜಗತ್ತಿನ ಇತರ ಭಾಗಗಳಲ್ಲಿ ನಿರ್ಮಿಸಲ್ಪಟ್ಟ ಇಂತಹ ಬಾವಿಗಳು ಅಟೀಟಿಯನ್ನು ಬಾವಿಗಳೆಂದು ಕರೆಯಲ್ಪಟ್ಟವು.



ಗುಡ್ಡದ

## ಕಾಸರಗೋಡಿನ ಸುರಂಗ ಬಾವಿಗಳು (Horizontal wells)

ಹೆಡಿಯುವ ನೀರನ ಸಂಗ್ರಹಕ್ಕಾಗಿ ಕಾಸರಗೋಡು ಹಾಗೂ ದಟ್ಟಣ ಕನ್ನಡ ಜಿಲ್ಲೆಯ ಜನರು ಸುರಂಗ ಬಾವಿಗಳನ್ನು ಬಳಸುತ್ತಾರೆ. ಗುಡ್ಡಗಳ ತಪ್ಪಲುಗಳಲ್ಲಿ ನೇರವಾಗಿ ಒಳಕ್ಕೆ ತೋಡುವ ಮೂಲಕ ಇಂತಹ ಬಾವಿಗಳನ್ನು ನಿರ್ಮಿಸುತ್ತಾರೆ. ಕಷ್ಟದಲ್ಲಿ ಒಬ್ಬರಿಗೆ ಮಾತ್ರ ಒಳಗೆ ಪ್ರವೇಶಿಸಲು ಸಾಧ್ಯವಾಗುವಂತಹ ಸುರಂಗ ಬಾವಿಗಳಲ್ಲಿ ನೀರು ಸ್ವಾಭಾವಿಕವಾಗಿ ಹೊರಕ್ಕೆ ಹರಿದು ಬರುವುದೇ ಇದರ ಹಿರಿವೆಯಾಗಿದೆ. ಅರೇಬಿಯನ್ನರೊಂದಿಗಿನ ವ್ಯಾಪಾರ ಸಂಬಂಧವು ಈ ವಿದ್ಯು ಇಲ್ಲಿಗೆ ತಲುಪುಲು ಸಹಕಾರಿಯಾಯಿತೆಂದು ತಿಳಿಯಲಾಗಿದೆ.





ಬಿಸಿನೀರಿನ ಚಿಲುಮೆ-ಮಣಿಕರನ್-ಚಿವಾಚಲಪ್ರದೇಶ



ಗೀಸರ್- ಯೆಲ್ಲೋಸ್ಟೋನ್ ನ್ಯूಶೆನ್ಲೋ ಪಾರ್ಕ್- ಉತ್ತರ ಅಮೆರಿಕ

ಭೂಮಿಯೊಳಗಿನ ಬಿರುಕುಗಳ ಮೂಲಕ ಒಳಕ್ಕೆ ಹರಿಯುವ ಜಲವು ಮ್ಯಾಗ್ನ್ಯಾಡ ಸಂಪರ್ಕದ ಕ್ಷೇತ್ರ ಬರುವುದರಿಂದಾಗಿ ಬಿಸಿನೀರಿನ ಚಿಲುಮೆಗಳು ಹಾಗೂ ಗೀಸರುಗಳು ರೂಪುಗೊಳ್ಳುತ್ತವೆ.

### ಸಿಹಿನೀರಿನ ತಟಾಕಗಳು



ಸಿಹಿನೀರಿನ ತಟಾಕಗಳೆಂದರೆ ಭೂಮಿಯ ಮೇಲೆಯ ಜಲವು ಸ್ವಾಭಾವಿಕವಾಗಿ ಸಂಗ್ರಹಿಸಲ್ಪಡುವ ಪ್ರದೇಶಗಳಾಗಿವೆ. ಬಯಲುಗಳು, ಕೆರೆಗಳು, ಜವುಗು ಪ್ರದೇಶಗಳು ಮುಂತಾದ ತಗಿನ ಪ್ರದೇಶಗಳು ಸಿಹಿನೀರಿನ ತಟಾಕಗಳೆಂಬ ವಿಭಾಗದಲ್ಲಿ ಒಳಗೊಳ್ಳುತ್ತವೆ.

ಇಲ್ಲಿ ಸಂಗ್ರಹಿಸಲ್ಪಡುವ ಜಲವು ಭೂಗ್ರಹಜಲದ ಭಾಗವಾಗಿದೆ. ಪ್ರಕೃತಿಯಲ್ಲಿರುವ ಸ್ವಾಭಾವಿಕ ಜಲಸಂಗ್ರಹಕಗಳಾದ ಸಿಹಿನೀರಿನ ತಟಾಕಗಳನ್ನು ಮಣ್ಣ ಹಾಕಿ ಸಮತಟ್ಟುಮಾಡುವುದು ಕೆಳಗೆ ಸೂಚಿಸಿದಂತಹ ಅನೇಕ ಪರಿಸರ ಸಮಸ್ಯೆಗಳಿಗೆ ಕಾರಣವಾಗುತ್ತದೆ.

- ಬಾವಿಗಳಲ್ಲಿ ನೀರಿನ ಮಟ್ಟವು ಕಡಿಮೆಯಾಗುತ್ತದೆ.
- ಸಣ್ಣಪ್ರಮಾಣದ ಮಳೆಯೂ ನದಿಗಳಲ್ಲಿ ನೆರೆಯನ್ನಂಟುಮಾಡುತ್ತದೆ.

ನಿಮ್ಮ ಪ್ರದೇಶದಲ್ಲಿರುವ ಸಿಹಿನೀರಿನ ತಟಾಕ ಕುರಿತು ಮಾಹಿತಿಗಳನ್ನು



ಸಿಹಿನೀರಿನ ತಟಾಕಗಳ ಪ್ರಾಥಮಿಕ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಂಡು ಜಾಗತಿಕ ಸಿಹಿನೀರು ತಟಾಕ ದಿನದಂದು ಶಾಲೆಯಲ್ಲಾಗಂದು ಚಿತ್ರಪ್ರದರ್ಶನವನ್ನು ಏಷಣಡಿಸಿರಿ.



**ಸ್ವಾತ್ಮಸ್ವಾಧೀನಭೇದವಾಗಳನ್ನು ಸಂರಕ್ಷಿಸಲಿರುವ ಪ್ರಯತ್ನಗಳಲ್ಲಿ ನೀವೂ ಭಾಗಿಗೊಗಿರಿ.**

ಕೆಳಗೆ ಕೊಡಲಾದ ಒತ್ತುಗಳನ್ನು ಪರಿಶೀಲಿಸಿರಿ.



ಮಾನವರ, ಸಸ್ಯಗಳ ಹಾಗೂ ಇನ್ನಿತರ ಜೀವವಾಲಗಳ ಅಸ್ತಿತ್ವಕ್ಕೆ ಶುದ್ಧಜಲವು ಅತಿ ಅಗತ್ಯ. ಜಲದ ಉಪಯೋಗವನ್ನು ಪಟ್ಟಿಮಾಡಿರಿ.

### ಜಲಸಂಪನ್ಮೂಲವು ಎದುರಿಸುತ್ತಿರುವ ಸಮಸ್ಯೆಗಳು

#### ಕುಡಿಯಲು ಒಂದು ಬಿಂದು ನೀರೂ ಇಲ್ಲದ ಸ್ಥಿತಿ

ಭೂಮಿಯಲ್ಲಿ ಶುದ್ಧಜಲವು ತುಂಬ ಕಡಿಮೆಯೆಂದು ನೀವು ಹಿಂದಿನ ತರಗತಿಗಳಲ್ಲಿ ಕಲಿತಿರುವುದರಿಂದ. ನವುಗೆ ಲಭ್ಯವಾಗಿರುವಂತಹ ಶುದ್ಧಜಲಮೂಲಗಳು ಕೂಡಾ ಇಂದು ಹಲವು ಕಡೆಗಳಲ್ಲಿ ಬ್ರಹ್ಮಿಬರಡಾಗಲು ಪ್ರಾರಂಭಿಸಿವೆ.

ಭೂಮಿಯಲ್ಲಿನ ಒಟ್ಟು ಜಲದ ಪ್ರಮಾಣವು ಸ್ಥಿರವಾಗಿದೆ. ಆದ ಕಾರಣ ಜನಸಂಖ್ಯೆಯು ಹೆಚ್ಚಾಗುವಾಗ ಜಲದ ತಲ್ಲಾ ಲಭ್ಯತೆಯು ಕಡಿಮೆಯಾಗುತ್ತದೆ. ಜಲದ ಬಳಕೆಯು ಹೆಚ್ಚಿತ್ತಿರುವುದು ಜಲಲಭ್ಯತೆಯನ್ನು ಬಾಧಿಸುತ್ತದೆ.

#### ನೀರಿಗೂ ಎ.ಟಿ.ಎಂ.

ಕನಾಡಕದ ಕನಕಪುರದಲ್ಲಿ ನೀರಿಗೂ ಎ.ಟಿ.ಎಂ.ನ್ನು ವರ್ಷದಿಸಿದರು. ಬರಗಾಲದಿಂದಾಗಿ ಭೂಗಭಾಜಲದ ಲಭ್ಯತೆಯು ಕಡಿಮೆಯಾದ ಕಾರಣ ಮೂವತ್ತುಮೂರು ಕೇಂದ್ರಗಳಲ್ಲಿ ಈ ಸೌಕರ್ಯವನ್ನು ವರ್ಷದಿಸಿದ್ದಾರೆ. ರಾಜಸ್ಥಾನ, ಡೆಲ್ಲಿ ಹಾಗೂ ಮುಂಬಯಿಗಳಲ್ಲಿಯೂ ಇಂತಹ ವ್ಯವಸ್ಥೆಯನ್ನು ಕಾಣಬಹುದು.



## ಜಲಮಾಲಿನ್ಯ

ಕೆಳಗೆ ಕೊಡಲಾದ ಚಿತ್ರಗಳನ್ನು (ಚಿತ್ರ 12.3) ಗಮನಿಸಿರಿ.



ವಿಶ್ವಸಂಸ್ಥೆಯ ಲೆಕ್ಕಾಬಾರದ ಪ್ರಕಾರ ಸುಮಾರು ಇಪ್ಪತ್ತು ಲಕ್ಷ ಟನ್‌ಗಳಷ್ಟು ಮಾಲಿನ್ಯವನ್ನು ವ್ಯತೀದಿನ ಜಾಗತಿಕ ರಾಷ್ಟ್ರಗಳು ಜಲದಲ್ಲಿ ನಿರ್ಕೋಪಿಸುತ್ತವೆ.



ಚಿತ್ರ 12.3

ಜಲಮಾಲಿನ್ಯಕ್ಕೆ ಕಾರಣವಾಗುವ ಸನ್ವೇಶಗಳು ಯಾವುವು?

**❶** ಕೈಗಾರಿಕಾ ಕೇಂದ್ರಗಳಿಂದ ಹೊರಹಾಕುವಂತಹ ಮಾಲಿನ್ಯಗಳು



ಜಲದ ಭೌತಿಕಗುಣಗಳಲ್ಲಿ, ರಾಸಾಯನಿಕ ಗುಣಗಳಲ್ಲಿ ಮತ್ತು ಜ್ಯೋವಿಕವಾದ ವಿಶೇಷತೆಗಳಲ್ಲಿ ಉಂಟಾಗುವ ಹಾನಿಕಾರಕವಾದ ಬದಲಾವಣೆಯೇ ಜಲಮಾಲಿನ್ಯವಾಗಿದೆ. ಇದು ಆಧುನಿಕ ಜಗತ್ತು ಎದುರಿಸುತ್ತಿರುವ ಪ್ರಥಾನ ಸಮಸ್ಯೆಗಳಲ್ಲಾಂದಾಗಿದೆ.

ಹೆಚ್ಚಿನ ಎಲ್ಲ ರಾಷ್ಟ್ರಗಳಲ್ಲಿಯೂ ಇದು ರಾಷ್ಟ್ರೀಯ ಪ್ರಾಧಾನ್ಯವಿರುವ ವಿಷಯವಾಗಿ ಬದಲಾಗಿದೆ. ಜಲಮಾಲಿನ್ಯವನ್ನು ನಿಯಂತ್ರಿಸುವುದಕ್ಕಾಗಿ ನಮ್ಮ ದೇಶದಲ್ಲಿ ಕಾನೂನು ಜಾರಿಯಲ್ಲದೆ. ಇದನ್ನು ಜಲಮಾಲಿನ್ಯ ನಿರ್ವೇಧ ನಿಯಂತ್ರಣ ನಿಯಮವೆಂದು ಕರೆಯುತ್ತಾರೆ. ಜಲಮಾಲಿನ್ಯದ ಪುರಿತು ಇನ್ನೂ ಹೆಚ್ಚಿನ ಚಿತ್ರಗಳನ್ನು ಮತ್ತು ಪತ್ರಿಕಾವರದಿಗಳನ್ನು ಸಂಗೃಹಿಸಿ ಸಂಚಿಕೆಯಿಂದನ್ನು ತಯಾರಿಸುವಿರಲ್ಲವೇ.

### ಜಲಮಾಲಿನ್ಯದ ದುಷ್ಪರಿಣಾಮಗಳು

ಜಲಮಾಲಿನ್ಯವನ್ನು ತಡೆಗಟ್ಟಿಸುವುದೆಂಬುದು ಜಗತ್ತು ಇಂದು ಎದುರಿಸುತ್ತಿರುವ ಅತಿ ದೊಡ್ಡ ಸಮಾಲಾಗಿದೆ. ಜಲಮಾಲಿನ್ಯವು ಶುದ್ಧ ಜಲದ ಲಭ್ಯತೆಯನ್ನು ಪ್ರತಿಕೂಲವಾಗಿ

ಬಾಧಿಸುವುದರೊಂದಿಗೆ ಮನ್ನ ಹಾಗೂ ವಾಯುವಿನ ಮಾಲಿನ್ಯಕ್ಕೆ ಕಾರಣವಾಗುತ್ತದೆ. ಜೀವಚಾಲಗಳ ಅಸ್ತಿತ್ವಕ್ಕೆ ಇದು ಅಪಾಯಕಾರಿಯಾಗಬಹುದು.




ಜಲಮಾಲಿನ್ಯವನ್ನು ತಡೆಗಟ್ಟಲು ವ್ಯಕ್ತಿಗಳಿಗೆ ಮತ್ತು ಸಮಾಜಕ್ಕೆ ಏನೆಲ್ಲಾ ಮಾಡಲು ಸಾಧ್ಯವಿದೆ?

ಶುದ್ಧವಾದ ಕುಡಿಯುವ ನೀರು ಲಭಿಸಬೇಕಾದುದು ಜನರ ಮೂಲಭೂತ ಹಕ್ಕಾಗಿ ಬದಲಾಗಬೇಕು.

  
ಶಾಲೆಯಲ್ಲಿರುವ ಕುಡಿಯುವ ನೀರು ಶುದ್ಧಜಲವಾಗಿದೆಯೇ ಎಂದು ಪರಿಶೀಲಿಸುವುದು ಅತಿ ಆಗತ್ಯವಾಗಿದೆ. ನೀನ್ನ ಸಮಯಗಳ ಅಂತರದಲ್ಲಿ ಶುಚಿಗೊಳಿಸದ ಹಾಗೂ ಸರಿಯಾಗಿ ಮುಚ್ಚಿಟ್ಟು ಸಂರಕ್ಷಿಸಂತಹ ಟ್ರೋಂಕುಗಳು ಕುಡಿಯುವ ನೀರನ್ನು ಸಂಗ್ರಹಿಸಲು ಯೋಗ್ಯವಲ್ಲ. ಟ್ರೋಂಕುಗಳಿಗೆ ನೀರನ್ನು ಸರಬರಾಜುಮಾಡುವ ಜಲಮೂಲಗಳ ಸ್ವಚ್ಛತೆಯನ್ನೂ ಖಾತರಿಪಡಿಸಬೇಕು.

## ಜಲಸಂರಕ್ಷಣೆ

### ಇವರು ಜಲಮೂಲಗಳ ಸೈರೀಹಿತರು



### ನೀರಿಗಾಗಿ ದ್ವೀಪ ವಾಡಾವುದು

### ಬೇಸೆಗೆ ಕಾಲ

### ಸೋತುಹೋಯಿತು

### ಇಂಗ್ಲಂಡಿಗಳು ಜಯಗಳಿಸಿದವು



ಕೇರಳಿಗೆ ಪತ್ರಿಕಾ ಶೀರ್ಷಿಕೆಗಳನ್ನು ನೋಡಿದಿರಲ್ಲವೇ. ಜಲವನ್ನು ಸಂರಕ್ಷಿಸಬೇಕಾದೆಯೆಂಬ ಮಹತ್ವಾದ ಸಂದೇಶವನ್ನು ಇವುಗಳು ನೀಡುತ್ತವೆ.

ಪ್ರಕೃತಿಯು ನಮ್ಮ ಅಗತ್ಯಕ್ಕೆ ಬೇಕಾದಷ್ಟು ಶುದ್ಧಜಲವನ್ನು ಒದಗಿಸುತ್ತದೆ. ಮಳೆಯಿಂದ ಲಭಿಸುವ ಈ ಶುದ್ಧಜಲವನ್ನು ಘಲಿಸುವಾಗಿ ವಿನಿಯೋಗಿಸಲು ಸಾಧ್ಯವಾದರೆ ನಮಗೆ ಶುದ್ಧಜಲಕ್ಕು ಮನ್ನೂ ಬರಗಾಲವನ್ನೂ ಪರಿಹರಿಸುವುದರೊಂದಿಗೆ ಒಂದು ಹಂತದವರೆಗೆ ನೇರೆಯನ್ನೂ ನಿಯಂತ್ರಿಸಬಹುದು. ಮನ್ನ ಅತ್ಯಂತ ದೊಡ್ಡ ಜಲಸಂಗ್ರಹಕವಾಗಿದೆ. ಪ್ರತಿಯೊಂದು ಬಿಂದು ಮಳೆನೀರನ್ನು ಅದು ಬೀಳುವ ಸ್ಥಳದಲ್ಲಿಯೇ ಇಂಗ್ಲಿಷ್‌ಗುವಂತೆ ಮಾಡುವುದು ಜಲಸಂರಕ್ಷಣೆಯ ಮೂಲಭೂತ ತತ್ವವಾಗಿದೆ.

## ಮಳೆನೀರನ್ನು ಸಂಗ್ರಹಿಸುವ

ಪ್ರತಿವರ್ಷವೂ 300 ಸೆಂಟಿಮೀಟರಿಗಿಂತಲೂ ಅಧಿಕ ಮಳೆ ಲಭಿಸುವ ಕೇರಳದಲ್ಲಿ ಬೇಸೆಗೆಕಾಲದಲ್ಲಿ ಶುದ್ಧಜಲ ಕ್ಷಾಮವು ತೀವ್ರವಾಗಿದೆ. ಹೀಗೆ ಸಂಭವಿಸಲು ಕಾರಣವೇನು?



ಕೇರಳವು ಧಾರಾಳ ಮಳೆ ಲಭಿಸುವ ಪ್ರಾಂತ್ಯವಾಗಿದೆ. ವಾತಾವರಣ ಮಲಿನಗೊಳಿದ ಸಂದರ್ಭಗಳಲ್ಲಿ ಮಳೆಗಿರು ಅತ್ಯಂತ ಶುದ್ಧವಾದ ಜಲವಾಗಿದೆ. ಕೇರಳದಲ್ಲಿ ಸುಮಾರು 120 ಫಾನ್ ಕೆಲೋಮೀಟರ್‌ರೊಂದಲ್ಲಿ ಜಲವು ಒಂದು ವರ್ಷದಲ್ಲಿ ಮಳೆಯಾಗಿ ಸುರಿಯುತ್ತದೆ.



ವ್ಯವಸ್ಥೆಯಾಗಿದೆ. ಆದರೆ ಮಾನವನ ಅವೃಜ್ಣನಿಕವಾದ ಹಸ್ತಕೈಪಗಳು ಈ ಸ್ವಾಭಾವಿಕ ವ್ಯವಸ್ಥೆಗಳನ್ನು ಕಣ್ಣಿರೆಯಾಗಿಸುತ್ತವೆ. ಆದಕಾರಣ ಇಂದು ಮಳೆಗಿರನ್ನು ಸಂಗೃಹಿಸಿ ಸಂರಕ್ಷಿಸಲು ಅಗತ್ಯವಾದ ಸನ್ವೀಕರಣನ್ನು ಉಂಟುಮಾಡಲು ಪ್ರಜಾಪೂರ್ವಕವಾದ ಪ್ರಯತ್ನಗಳನ್ನು ನಾವು ಮಾಡಬೇಕು.

ಮಳೆಗಿರನ್ನು ಸಂಗೃಹಿಸುವುದು (ಮಳೆಕೊಯ್ಯು) ಶುದ್ಧಜಲಕ್ವಾಮವನ್ನು ಪರಿಹರಿಸಲಿರುವ ಅತ್ಯಂತ ಉತ್ತಮ ಮಾರ್ಗವಾಗಿದೆ. ಹಲವು ವಿಧದಲ್ಲಿ ಮಳೆಗಿರನ್ನು ಸಂಗೃಹಿಸಬಹುದು.

- ಸೂರು ಮಳೆಕೊಯ್ಯು ವಿಧಾನ
- ಮೇಲೈಯಲ್ಲಿ ಹರಿಯುವ ಜಲವನ್ನು ಸಂಗೃಹಿಸುವುದು.

### ಸೂರು ಮಳೆಕೊಯ್ಯು



ಕಟ್ಟಡಗಳ ಸೂರಿನಲ್ಲಿ ಬೀಳುವ ಮಳೆಗಿರನ್ನು ಜಲಸಂಗ್ರಹಕಗಳಲ್ಲಿ ಸಂಗೃಹಿಸಿ ಅಥವಾ ಭೂಮಿಗೆ ಇಂಗಿ ಹೋಗುವಂತೆ ಮಾಡಿ ಭೂಗಭಾಜಲದ ಮಟ್ಟವನ್ನು

ಹೆಚ್ಚಿಸಬಹುದು.



ಮಳೆಕೊಯ್ಯುಗಳನ್ನು ಸಾಫಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಅವುಗಳ ಕಾರ್ಯವಿಧಾನವನ್ನು ತಿಳಿದುಕೊಂಡು ಚಿಪ್ಪುಗಳನ್ನು ತಯಾರಿಸಿರಿ.

### ಮೇಲೈಯಲ್ಲಿ ಹರಿಯುವ ನೀರಿನ ಕೊಯ್ಯು

ಮಳೆಗಿರ ಭೂಮಿಯ ಮೇಲೈಯ ಮೂಲಕ ಹರಿಯುಹೋಗದೆ ಮಣಿನ ತಳಭಾಗಕ್ಕೆ ಇಂಗುವಂತೆ ವಾಡಿ ಸಂಗೃಹಿಸಲು ಕೆಳಗೆ ನೀಡಲಾದ ಚಟುವಟಿಕೆಗಳು ಸಹಾಯಕವಾಗುವುದು.

- ಸಿಹಿನೀರಿನ ತಟಾಕಗಳನ್ನು ಸಂರಕ್ಷಿಸುವುದು
- ಅರಣ್ಯವನ್ನು ಕಾಪಾಡುವುದು
- ಗಿಡಗಳನ್ನು ನೆಟ್ಟು ಬೆಳೆಸುವುದು

- ಬಹುಪಂತದ ಕೃಷಿ
- ತಟ್ಟ ಕೃಷಿ
- ಹೊದಿಕೆ ಹಾಕುವುದು
- ತಡೆಗೋಡೆಗಳ ನಿರ್ಮಾಣ
- ಬೇಲಿಗಳ ನಿರ್ಮಾಣ
- ಇಂಗು ಗುಂಡಿಗಳ ನಿರ್ಮಾಣ



ನೀರು ಮಣಿನ ತಳಭಾಗಕ್ಕೆ ಇಂಗುವಂತೆ ನಾವು ವಾಡುವ ಪ್ರತಿಯೊಂದು ಚಟುವಟಿಕೆಯೂ ಏಕಾಲದಲ್ಲಿ ಜಲಸಂರಕ್ಷಣಾ ಕಾರ್ಯವೂ ಮಣಿಸಂರಕ್ಷಣಾ ಕಾರ್ಯವೂ ಆಗುವುದು ಹೇಗೆ? ಚರ್ಚಿಸಿರಿ.



ಜಲಸಂರಕ್ಷಣೆ ಎಂಬ ವಿಷಯವನ್ನಾಧರಿಸಿ ಒಂದು ಸಂಚಿಕೆಯನ್ನು ತಯಾರಿಸಿರಿ.

### ಜಲದ ಮರುಬಳಕೆ

ಅಡುಗೆಮನೆಯಲ್ಲಿ ಉಪಯೋಗಿಸಿದ ಬಳಿಕ ಹೊರಗೆ ಹರಿಯಬಿಡುವ ನೀರನ್ನು ಹಿತಿಲಿನಲ್ಲಿ ಬೆಳೆಸುವ ಬೆಳೆಗಳಿಗೆ ನೀರುಣಿಸಲು ಬಳಸಬಹುದು. ಇಂಥಾಗಿ ಚಟುವಟಿಕೆಗಳ ಗುಣಾಕಾರ ಯಾವುವು?

- ಕುದಿಯುವ ನೀರನ್ನು ಇನ್ನಿತರ ಅಗತ್ಯಗಳಿಗೆ ಬಳಸುವುದನ್ನು ತಡೆಗಟ್ಟಬಹುದು.

- 




ಸಮಾಜವನ್ನು ಜಲಸಂರಕ್ಷಣೆಗೆ ಸಜ್ಜಗೊಳಿಸಬೇಕು. ಈ ಗುರಿಯನ್ನು ಸಾಧಿಸಲು ಯಾವ ಯಾವ ವಿಧದಲ್ಲಿ ನಮಗೆ ಕಾರ್ಯನಿರತರಾಗಬಹುದೆಂದು ತರಗತಿಯಲ್ಲಿ ಚರ್ಚಿಸಿರಿ.

ಕೆಳಗೆ ನೀಡಿರುವ ಸೂಚಕಗಳು ಚರ್ಚಿಗೆ ಸಹಾಯಕವಾಗಬಹುದು.

- ವೈಯಕ್ತಿಕವಾಗಿ ಮಾಡಬಹುದಾದ ಜಲಸಂರಕ್ಷಣಾ ಚಟುವಟಿಕೆಗಳು.
- ಮನೆಯಲ್ಲಿ ಮಾಡಬಹುದಾದ ಜಲಸಂರಕ್ಷಣಾ ಚಟುವಟಿಕೆಗಳು.
- ವಿದ್ಯಾಲಯಗಳಲ್ಲಿ ಮಾಡಬಹುದಾದ ಜಲಸಂರಕ್ಷಣಾ ಚಟುವಟಿಕೆಗಳು ಮತ್ತು ಜನಚಾರ್ಯತ್ವ ಕಾರ್ಯಕ್ರಮಗಳು.
- ಗ್ರಾಮದಲ್ಲಿ/ನಗರದಲ್ಲಿ ನಡೆಸಬಹುದಾದ ಜಲಸಂರಕ್ಷಣಾ ಚಟುವಟಿಕೆಗಳು, ಜನಚಾರ್ಯತ್ವ ಕಾರ್ಯಕ್ರಮಗಳು.

ನಮಗೆ ಈ ಮೊದಲಿನ ಪೋಸ್ಟರಿನ ಕಡೆಗೆ ಹಂತಿರುಗೋಣ.

ಜಲಮೂಲಗಳ ಲಭ್ಯತೆಯನ್ನು ಮುಂದಿನ ತಲೆಮಾರಿಗೆ ಖಾತರಿಪಡಿಸಲು ನಿಮಗೆ ಯಾವ ಯಾವ ಚಟುವಟಿಕೆಗಳನ್ನು ಮಾಡಲು ಸಾಧ್ಯವಿದೆ?



- ಜಲವು ಭೂಮಿಯಲ್ಲಿರುವ ಜೀವಕಾಲಗಳ ಅಸ್ತಿತ್ವಕ್ಕೆ ಮೂಲವಾಗಿದೆ.
- ಭೂಮಿಯ ಒಟ್ಟು ವಿಸ್ತೀರ್ಣ ಶೇಕಡಾ 71 ಭಾಗವು ಜಲವಾಗಿದೆ.

- ❶ ಭೂಮಿಯಲ್ಲಿ ವಿವಿಧ ಜಲಮೂಲಗಳು ಕಂಡುಬರುತ್ತವೆ.
- ❷ ಭೂಮಿಯಲ್ಲಿ ಶುದ್ಧ ಜಲದ ಪ್ರಮಾಣವು ಬಹಳ ಕಡಿಮೆಯಾಗಿದೆ.
- ❸ ಜಲಚಕ್ರವು ಭೂಮಿಯಲ್ಲಿನ ಜಲಲಭ್ಯತೆಯನ್ನು ಕ್ರಮೀಕರಿಸುತ್ತದೆ.
- ❹ ಜಲದ ಕ್ಷಾಮ, ನೆರೆ, ಮಾಲಿನ್ಯ ಎಂಬವುಗಳು ಪ್ರಥಾನ ಸಮಸ್ಯೆಗಳಾಗಿವೆ.
- ❺ ಮಾನವನ ಚಟುವಟಿಕೆಗಳು ಜಲಮೂಲಗಳು ಮಲಿನಗೊಳ್ಳಲು ಕಾರಣವಾಗುತ್ತವೆ.
- ❻ ಜಲಕ್ಷ್ಯಮವನ್ನು ತಡೆಗಟ್ಟಲು ಮಳೆಕೊಯ್ಲು ಅಂತರ್ಭಿಕ ಸೂಕ್ತವಾದ ಮಾರ್ಗವಾಗಿದೆ.
- ❼ ಜಲಸಂರಕ್ಷಣೆಯು ನಮ್ಮ ಕರ್ತವ್ಯವಾಗಿದೆ.



### ಪ್ರಥಾನ ಕಲಿಕಾ ಸಾಧನೆಗಳಲ್ಲಿ ಒಳಪಡುವವುಗಳು

- ❶ ಭೂಮಿಯು ಜಲಗ್ರಹವಾದರೂ ಶುದ್ಧಜಲದ ಪ್ರಮಾಣವು ತುಂಬಾ ಕಡಿಮೆಯಾಗಿದೆಯೆಂದು ಸಮಾಧಿಸುವುದು.
- ❷ ಭೂಮಿಯಲ್ಲಿರುವ ಜಲಸಂಪನ್ಮೂಲದ ಲಭ್ಯತೆಗೆ ಸಂಬಂಧಿಸಿ ಪ್ರಬಂಧವನ್ನು ತಯಾರಿಸುವುದು.
- ❸ ಶುದ್ಧ ಜಲದ ಮೂಲಗಳನ್ನು ವರ್ಗೀಕರಿಸಿ ವಿವರಿಸುವುದು.
- ❹ ಜಲಚಕ್ರ ಎಂಬ ಆಶಯವನ್ನು ಚಿತ್ರದ ಮೂಲಕ ಮಂಡಿಸುವುದು.
- ❺ ಭೂಗ್ರಹಕ್ಕೆ ಜಲವು ಇಂಗಿಹೋಗುವ ಸಾಮರ್ಥ್ಯವು ಶಿಲೆಗಳ ರಚನೆಯನ್ನು ಆಶ್ರಯಿಸಿಕೊಂಡಿದೆಯೆಂದು ಕಂಡುಹಿಡಿದು ವಿವರಿಸುವುದು.
- ❻ ವಿಶೇಷತೆಗಳ ಅಧಾರದಲ್ಲಿ ವಿವಿಧ ರೀತಿಯ ಬಾವಿಗಳನ್ನು ವರ್ಗೀಕರಿಸುವುದು.
- ❼ ಸಿಹಿನೀರಿನ ತಟಾಕಗಳ ಪ್ರಾಧಾನ್ಯವನ್ನು ವಿಶದೇಕರಿಸುವುದು.
- ❽ ಜಲದ ವಿವಿಧ ಉಪಯೋಗಗಳನ್ನು ಪಟ್ಟಿಮಾಡುವುದು.
- ❾ ಜಲಸಂಪನ್ಮೂಲವು ಎದುರಿಸುತ್ತಿರುವ ಮಾಲಿನ್ಯ ಸಮಸ್ಯೆಗೆ ಸಂಬಂಧಿಸಿದ ನಿಗಮನಗಳನ್ನು ದಾಖಲಿಸುವುದು.
- ❿ ವಿವಿಧ ಮಳೆ ಕೊಯ್ಲುಗಳನ್ನು ವಿವರಿಸುವುದು.
- ⓫ ವೈಯಕ್ತಿಕವಾಗಿ ಹಾಗೂ ಗುಂಪಿನಲ್ಲಿ ಜಲಸಂರಕ್ಷಣಾ ಚಟುವಟಿಕೆಗಳಲ್ಲಿ ಭಾಗಿಗಳಾಗುವುದು.



### ಮೌಲ್ಯನಿರ್ಣಯ ಮಾಡುವ

- ❶ ಭೂಮಿಯಲ್ಲಿ ಜಲವು ಮೂರು ಸ್ಥಿತಿಗಳಲ್ಲಿ ಕಂಡುಬರುತ್ತದೆ. ಇದಕ್ಕೆ ಕಾರಣವೇನು?

- ಜಲಕ್ಕೆ ತುಂಬಾ ವಿಶೇಷತೆಗಳಿವೆ. ಜಲದ ವಿಶೇಷತೆಗಳನ್ನು ಪಟ್ಟಿ ಮಾಡಿರಿ.
- ಭೂಮಿಯನ್ನು ಜಲಗ್ರಹವೆನ್ನಲು ಕಾರಣವೇನು?
- ಭೂಮಿಯಲ್ಲಿರುವ ಶುದ್ಧಜಲದ ಲಭ್ಯತೆಯನ್ನು ಸಿರವಾಗಿರಿಸುವುದರಲ್ಲಿ ಜಲಚಕ್ರದ ಪಾತ್ರವನ್ನು ಸ್ಪಷ್ಟಪಡಿಸಿರಿ.
- ಕೆಳಗೆ ಹೊಡಲಾದ ಚಟುವಟಿಕೆಗಳು ಜಲಸಂರಕ್ಷಣೆ ಚಟುವಟಿಕೆಗಳನ್ನು ಹೇಗೆ ಬಾಧಿಸುತ್ತವೆ?
- ತಡೆಗೋಡೆಗಳ ನಿರ್ಮಾಣ
  - ಅಂಗಳಕ್ಕೆ ಕಾಂಕ್ರೀಟ್ ಹಾಕುವುದು
  - ಇಂಗುಗುಂಡಿಗಳ ನಿರ್ಮಾಣ
  - ಬಯಲುಗಳಿಗೆ ಮಣ್ಣಹಾಕಿ ತುಂಬಿಸುವುದು
- ಜಲಸಂರಕ್ಷಣೆಗಾಗಿ ನಿರ್ಮಗೆ ಮಾಡಲು ಸಾಧ್ಯವಿರುವ ಎರಡು ಚಟುವಟಿಕೆಗಳನ್ನು ಸ್ಪಷ್ಟಪಡಿಸುವ ಟಿಪ್ಪಣಿಯನ್ನು ತಯಾರಿಸಿರಿ.
- ನಿಮ್ಮ ಪ್ರದೇಶದಲ್ಲಿರುವ ಶುದ್ಧಜಲಮೂಲಗಳು ಯಾವ ಯಾವ ವಿಧದಲ್ಲಿ ಮಾಲಿನ್ಯಕ್ಕೆ ಒಳಗಾಗುತ್ತಿವೆಯೆಂದು ಸ್ಪಷ್ಟಪಡಿಸಿರಿ.



### ಮುಂದುವರಿದ ಚಟುವಟಿಕೆಗಳು

- ನಿಮ್ಮ ಪ್ರದೇಶದಲ್ಲಿ ಮಾಲಿನ್ಯಕ್ಕೆ ಒಳಗಾದ ಒಂದು ಶುದ್ಧಜಲಮೂಲವನ್ನು ಶುಚಿಗೋಳಿಸಿ ಸಂರಕ್ಷಿಸಲಿರುವ ಕಾರ್ಯಕ್ರಮೋಜನೆಯನ್ನು ಸಿದ್ಧಪಡಿಸಿ ಸ್ಥಳೀಯ ಆಡಳಿತ ಸಂಸ್ಥೆಗಳ ಸಹಾಯದೊಂದಿಗೆ ಜಾರಿಗೋಳಿಸಿರಿ.



	ಸಂಪೂರ್ಣವಾಗಿ	ಭಾಗಕ್ಕಾಗಿ	ಉತ್ತಮಪಡಿಸಬೇಕು
ಜಲಗ್ರಹವಾದರೂ ಭೂಮಿಯಲ್ಲಿ ಶುದ್ಧಜಲದ ಪ್ರಮಾಣವು ಪರಿಮಿತವಾಗಿದೆಯೆಂದು ತಿಳಿದುಕೊಂಡೆನು.			
ಭೂಮಿಯಲ್ಲಿರುವ ವಿವಿಧ ಜಲವುಂಬಳಿಗಳನ್ನು ಪರಿಚಯಿಸಿಕೊಳ್ಳಲು ಸಾಧ್ಯವಾಯಿತು.			
ಸಿಹಿನೀರಿನ ತಟಾಕಗಳನ್ನು ಸಂರಕ್ಷಿಸಬೇಕೆಂದು ನನಗೆ ಅರಿವಾಯಿತು.			
ಜಲವಾಲಿನ್ಯಕ್ಕಿರುವ ಕಾರಣಗಳನ್ನು ವುತ್ತು ಅದರ ದೃಷ್ಟಿಯಾಗಿ ತಿಳಿಯಲು ಸಾಧ್ಯವಾಯಿತು.			
ಜಲಸಂರಕ್ಷಣೆ ವಿಧಾನಗಳನ್ನು ತಿಳಿದುಕೊಂಡೆನು.			
ಜಲಸಂರಕ್ಷಣೆಯ ನನ್ನ ಕರ್ತವ್ಯವಾಗಿದೆಯೆಂಬ ಮನೋಭಾವವು ನನ್ನಲ್ಲಿ ಮಾಡಿತು.			

# 13



## ಸಾಮಾಜಿಕ ಸಂಘಟನೆಗಳು ಹಾಗೂ ಸಾಮಾಜಿಕ ನಿರ್ಯಂತ್ರಣಗಳು


ಎಂದಿನಂತೆಯೇ ಒಂದು ಅನುಭವದ ವಿವರಣೆಯೊಂದಿಗೆ ಅಂದೂ ಅಧ್ಯಾಪಿಕೆಯ ತರಗತಿ ಆರಂಭಿಸಿದರು:

ಸರಕಾರಿ ಪ್ರೌಢಶಾಲೆಯ 28 ವಿದ್ಯಾರ್ಥಿಗಳು ಒಂದು ರಚಾದಿನದಂದು ಶಾಲೆಯ ಅಂಗಣದಲ್ಲಿರುವ ಮಾವಿನ ಮರದ ಕೆಳಗೆ ಸೇರಿದರು. ಅವರು ಶಾಲೆಯ ಪರಿಸರ ಕ್ಲಬ್‌ನ ಸದಸ್ಯರಾಗಿದ್ದರು.

“ನಮ್ಮ ಪ್ರದೇಶದ ಅತಿ ಹೆಚ್ಚು ಪ್ರಾಯವಾದ ಮರಗಳ ಲೆಕ್ಕವನ್ನು ನಾವು ಮೂವರು ಸೇರಿ ಮಾಡಿರುತ್ತೇವೆ. ಬಹಳ ಸಮಯಗಳಿಂದ ಇವುಗಳು ನಮಗೆ ನೆರಳು ಮತ್ತು ಹಣ್ಣು ಕಾಯಿಗಳನ್ನು ಕೊಡುತ್ತಿವೆ” ಅತುಲ್ ಹೇಳಿದನು.

ದೀಪ ಧ್ವನಿಗೂಡಿಸಿದಳು: “ನಮಗೆ ಅಗತ್ಯವಾದ ಆಮೃಜನಕವನ್ನು ಕೊಡುತ್ತಿವೆ. ನೀರನ್ನು ಹಿಡಿದು ನಿಲ್ಲಿಸುತ್ತಿವೆ. ಅನೇಕ ಜೀವಜಾಲಗಳನ್ನು ಸಂರಕ್ಷಿಸುತ್ತಿವೆ.”

“ಈ ಮಹಾವ್ಯಾಪಕಗಳನ್ನು ಗೌರವಿಸುವ ಒಂದು ಕಾರ್ಯಕ್ರಮವನ್ನು ನಾವು ಯಾಕೆ ಆಯೋಜಿಸಬಾರದು?” ಅತುಲ್ ಕೇಳಿದನು. ಈ ವಿಷಾರವಾಗಿ ಪರಿಸರ ಕ್ಲಬ್‌ನ ಸದಸ್ಯರಿಗೆ ಇನ್ನೊಮ್ಮೆ ಆಲೋಚಿಸಬೇಕಾಗಿ ಬರಲಿಲ್ಲ. ಪ್ರದೇಶದಲ್ಲಿರುವ ಹಿರಿಯ ಅಜ್ಞ-ಅಜ್ಞಿಯಂದಿರನ್ನು ಸಂದರ್ಶಿಸಿ ಹಾರ ಹಾಕಿ ಗೌರವಿಸುವುದೂ ಸೇರಿದಂತೆ ಅನೇಕ ಚಟುವಟಿಕೆಗಳ ಯೋಜನೆಯನ್ನು ತಯಾರಿಸಿ ಅವರು ನಡೆಸಿಕೊಟ್ಟಿರು. ಒಂದು ತಿಂಗಳು ಒಟ್ಟುಸೇರಿ ನಡೆಸಿದ ಚಟುವಟಿಕೆಗಳಿಂದಾಗಿ ಪರಿಸರ ಕ್ಲಬ್‌ಗೆ ಪ್ರತಿಯೊಬ್ಬರು



ಪ್ರಶಂಸಿಯನ್ನು ಗಳಿಸಲು ಸಾಧ್ಯವಾಯಿತು. ಕ್ಲಬ್‌ನ ಸದಸ್ಯರನ್ನು ಉರಿಸಿದರು ಸೇರಿ ಉತ್ತಮ ರೀತಿಯಲ್ಲಿ ಅಭಿನಂದಿಸಿದರು.

ಇಷ್ಟು ಹೇಳಿದ ಅಧ್ಯಾಪಿಕೆಯು ಮಕ್ಕಳೊಡನೆ ಕೇಳಿದರು: “ಇಲ್ಲಿ ಮಕ್ಕಳ ಚಟುವಟಿಕೆಗಳಿಗೆ ದಾರಿತೋರಿದ ಸಂಘಟನೆ ಯಾವುದು?”

‘ಶಾಲೆಯ ಪರಿಸರ ಕ್ಲಬ್’ ಮಕ್ಕಳು ಜೋರಾಗಿ ಹೇಳಿದರು.

‘ಈ ಕ್ಲಬ್‌ನಲ್ಲಿ ಶಾಲೆಯ ಎಲ್ಲ ಮಕ್ಕಳು ಸದಸ್ಯರಾಗಿದ್ದಾರೋ?’

“ಇಲ್ಲ, ಇವರೆಂಬು ಮಕ್ಕಳು ಮಾತ್ರ”

“ಕ್ಲಬ್‌ನ ಸದಸ್ಯರ ಉದ್ದೇಶವೇನಾಗಿತ್ತು”?

“ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳನ್ನು ಆಯೋಜಿಸುವುದು”

“ಒಟ್ಟಿಗೆ ಕುಳಿತು ಯೋಜನೆ ಮಾಡಿದ ಕಾರ್ಯಕ್ರಮದ ಆಧಾರದಲ್ಲಿ ಇವರು ಕಾರ್ಯ ನಿರ್ವಹಿಸಿದ್ದಾಗಿತ್ತಲಿಲ್ಲವೇ?”

‘ಹೌದು’.

“ಈ ಸಂಘವು ಇಲ್ಲದಾಗುವುದು ಯಾವಾಗ?”

‘ಉದ್ದೇಶಿಸಿದ ಗುರಿಗಳನ್ನು ತಲುಪಿದಾಗ’ ಒಬ್ಬರು ಹೇಳಿದರು.

“ಶಾಲಾ ಕಲಿಕೆಯು ಮುಗಿದಾಗ”, ಇನ್ನೊಬ್ಬರು ಅಭಿಪ್ರಾಯ ಹೇಳಿದರು.

“ಕ್ಲಬ್‌ನ ಸದಸ್ಯರ ಆಸ್ತಿಕೆಯು ಇಲ್ಲದಾಗುವಾಗ” ಮೂರನೆಯವನು ಹೇಳಿದನು.

ಅಧ್ಯಾಪಿಕೆಯು ಕೇಳಿದರು “ಇದಕ್ಕಿಂತ ಭಿನ್ನವಾಗಿ ಜೀವನ ಪ್ರಾತಿಂದ ಕಾರ್ಯನಿರ್ವಹಿಸುವ ಸಾಮಾಜಿಕ ಸಂಘಟನೆಗಳಿವೆಯೇ?”

“ಇದೆ, ಕುಟುಂಬ” ಕೂಡಲೇ ಉತ್ತರ ಬಂತು.

ಒಮ್ಮೆ ನಿಲ್ಲಿಸಿ ಅಧ್ಯಾಪಿಕೆಯು ಮುಂದುವರಿಸಿದರು: “ಕುಟುಂಬದ ಹಾಗೆಯೇ ಸಹಪಾಠಿಗಳು, ಕ್ಲಬ್‌ಗಳು, ಸಂಘಗಳು ಎಂಬ ರೀತಿಯಲ್ಲಿ ಅನೇಕ ಸಾಮಾಜಿಕ ಸಂಸ್ಥೆಗಳು ಮನುಷ್ಯನ ವಿವಿಧ ರೀತಿಯ ಅಗತ್ಯಗಳನ್ನು ನೇರವೇರಿಸಲು ಅಸ್ತಿತ್ವದಲ್ಲಿವೆ”.

ಪರಿಸರ ಕ್ಲಬ್‌ನಲ್ಲಿ ವಿದ್ಯಾರ್ಥಿಗಳು ಯಾಕಾಗಿ ಕಾರ್ಯನಿರ್ವಹಿಸಿದರೆಂದೂ ಅದೇ ರೀತಿಯಲ್ಲಿ ಅನೇಕ ಸಾಮಾಜಿಕ ಸಂಸ್ಥೆಗಳು ನಮಗೆ ಅವಶ್ಯಕವಾಗಿದೆಯೆಂದೂ ತಿಳಿಯಿತಲ್ಲವೇ? ಸಹವರ್ತಿಗಳೋ ಸಾಮಾಜಿಕ ಸಂಸ್ಥೆಗಳೋ ಇಲ್ಲದೆ ಮಗು ಬೆಳೆದರೆ ಉಂಟಾಗಬಹುದಾದ ದೋಷಗಳನ್ನೂ ತೊಂದರೆಗಳನ್ನೂ ಗುಂಪು ಚಚೆಯ ಮೂಲಕ ಕಂಡುಹಿಡಿಯಿರಿ. ಸಾಮಾಜಿಕ ಸಂಸ್ಥೆಗಳು ಎಷ್ಟರಮಟ್ಟಿಗೆ ಅನಿವಾರ್ಯವೆಂಬುದನ್ನು ಪಟ್ಟಿಮಾಡಲು ನಿಮಗೆ ಸಾಧ್ಯವಾದೀತು.

## ಸಾಮಾಜಿಕ ಸಂಘಗಳು (Social Group)

ಸಾಮಾಜಿಕ ಸಂಘಗಳು ನಮ್ಮ ಜೀವನದಲ್ಲಿ ಅನಿವಾಯ ವೆನಿಸಿದವುಗಳಲ್ಲಿ ಒಂದಾಗಿದೆ.

ಸಾಮಾಜಿಕ ಸಂಘ ಎಂದರೇನೆಂದು ತಿಳಿದುಕೊಳ್ಳಬೇಡವೇ? ಪ್ರತ್ಯೇಕವಾಗಿ ಅಥವಾ ಪರೋಕ್ಷವಾಗಿ ಆಶಯವಿನಿಮಯ ನಡೆಸುವಹಾಗೂ ಕೆಲವು ಉದ್ದೇಶಗಳ ಈಡೇರಿಕೆಗಾಗಿ ಕಾರ್ಯನಿರ್ವಹಣೆ, ಎರಡೋ ಅದಕ್ಕಿಂತ ಹೆಚ್ಚೋ ವ್ಯಕ್ತಿಗಳು ಒಟ್ಟು ಸೇರಿದಾಗ ಒಂದು ಸಾಮಾಜಿಕ ಸಂಘವು ಉಂಟಾಗುತ್ತದೆ.

ಚಿತ್ರಗಳನ್ನು ಗಮನಿಸಿರಿ.



ಚಿತ್ರ - 1



ಚಿತ್ರ - 2

ಇವು ಎರಡು ವ್ಯತ್ಯಸ್ತ ರೀತಿಯ ಸಂಘಗಳ ಚಿತ್ರಗಳಾಗಿವೆ. ಚಿತ್ರಗಳನ್ನು ಸೂಕ್ತವಾಗಿ ಪರಿಶೋಧಿಸಿ ಈ ಸಂಘಗಳೊಳಗಿನ ವ್ಯಾಪಾರಗಳನ್ನು ಕಂಡುಹಿಡಿಯಿರಿ.

ಚಿತ್ರ - 1	ಚಿತ್ರ - 2
♦ ಜನರಿಗೆ ಪರಸ್ಪರ ಪರಿಚಯ ವಿರಲು ಸಾಧ್ಯವಿಲ್ಲ	♦ ಪರಸ್ಪರ ಪರಿಚಯವಿದೆ.
♦ ಪರಸ್ಪರ ಆಶಯವಿನಿಮಯ ಇಲ್ಲ	♦ ಆಶಯ ವಿನಿಮಯವಿದೆ.
♦	♦
♦	♦
♦	♦

ಈ ಎರಡು ಚಿತ್ರಗಳಿಂದ ಯಾವೆಲ್ಲ ವಿಚಾರಗಳನ್ನು ನೀವು ತಿಳಿದುಕೊಂಡಿರಿ?

ಬಸ್ಸಿಗಾಗಿ ಕಾರ್ಯವವರು ಪರಸ್ಪರ ತಿಳಿಯದೆ ಹಾಗೂ ಆಶಯವಿನಿಮಯ ಮಾಡದೆ ಒಂದು ಸ್ಥಳದಲ್ಲಿ ಸೇರಿದ್ದಾರೆ. ಇವರೊಳಗೆ ನಿಶ್ಚಿತವಾದ ಯಾವುದೇ ಸಂಬಂಧಗಳಿ

ರುಪ್ಯದಿಲ್ಲ. ಸಮೀಕ್ಷಾ ಅಪಘಾತವನ್ನು ನೋಡುತ್ತಿರುವವರೂ ಸಿನಿಮಾ ಧಿಯೇಟರಿನಲ್ಲೋ ಸೈದಿಯಮಿನಲ್ಲೋ ದೃಶ್ಯವನ್ನು ಕಾಣುತ್ತಿರುವವರೂ ಈ ರೀತಿಯಲ್ಲಿರುವ ಒಂದು ಗುಂಪಾಗಿದೆ. ಇಂಥಹ ಜನರ ಸಮೂಹವನ್ನು ಸಾಮಾಜಿಕವಾಗಿ ಒಟ್ಟುಸೇರಿದವರು (Social aggregate) ಎಂದು ಕರೆಯುತ್ತಾರೆ. ಇವುಗಳು ಅಥವ ಸಂಘಗಳೆಂದೂ (Quasi Group) ಕರೆಯುತ್ತಾರೆ.

ಆದರೆ ಕುಟುಂಬ ಒಂದು ಸಾಮಾಜಿಕ ಸಂಘವಾಗಿದೆ. ಕುಟುಂಬದ ವಿಶೇಷತೆಗಳು ಯಾವುವೆಂದು ಪರಿಶೀಲಿಸುವ.

- ಕಿರು ಗುಂಪು
- ಪರಿಚಿತರು
- ಉನ್ನತ ಸಂಘಪ್ರಜ್ಞ
- ಸಾಮಾನ್ಯವಾದ ಕೆಲವು ಚೆಟುವಟಿಕೆ ರೀತಿಗಳು
- ಸದಸ್ಯರ ಅಗತ್ಯಗಳನ್ನು ನೆರವೇರಿಸುತ್ತದೆ.
- ವ್ಯಕ್ತಿಗೆ ಮೇಲೆ ಪ್ರಭಾವ ಬೀರುತ್ತದೆ.
- 
- 

ಈ ವಿಶೇಷತೆಗಳಿಂದ ಸಾಮಾಜಿಕ ಜೀವನದಲ್ಲಿ ಕುಟುಂಬಕ್ಕಿರುವ ಪ್ರಾಧಾನ್ಯವನ್ನು ತಿಳಿದುಕೊಳ್ಳಬಹುದಿಲ್ಲವೇ? ವ್ಯಕ್ತಿಗಳ ಪ್ರಾಧಿಕವಾದ ಮತ್ತು ಇತರ ಆವ್ಯಾಕತೆಗಳನ್ನು ನೆರವೇರಿಸಲು ಇದೇ ರೀತಿಯಲ್ಲಿ ಹಲವು ಸಾಮಾಜಿಕ ಸಂಘಟನೆಗಳಿವೆ.

ಎರಡು ಸಾಮಾಜಿಕ ಸಂಘಗಳ ಚಿತ್ರಗಳು ಇಲ್ಲಿವೆ. ಈ ಸಾಮಾಜಿಕ ಸಂಘಗಳ ಸ್ವಭಾವ ವಿಶೇಷತೆಗಳನ್ನು ಕಂಡುಹಿಡಿಯಲು ನಿಮಗೆ ಸಾಧ್ಯವಿಲ್ಲವೇ.



ಚತ್ರ-1



ಚತ್ರ-2

ಚತ್ರ - 1	ಚತ್ರ - 2
♦ ಸಮಪ್ರಾಯದವರ ಸಂಘ	♦ ಪ್ರತ್ಯೇಕ ಆವಶ್ಯಕತೆಗಳನ್ನು ನೇರವೇರಿಸಲಿರುವ ಸಂಭ
♦ ಅನೋಪಚಾರಿಕ ಸಂಬಂಧ	♦ ಔಪಚಾರಿಕ ಸಂಬಂಧ
♦	♦
♦	♦
♦	♦

ಚಿತ್ರದಲ್ಲಿ ಪ್ರತಿಪಾದಿಸುವ ಸಾಮಾಜಿಕ ಸಂಘಗಳೆಲ್ಲಿಗಿರುವ ವ್ಯಾಸಗಳು ಯಾವುವೆಂದು ತಿಳಿಯಿತಲ್ಲವೇ. ಮೊದಲನೆಯದ್ದು ಸಮಾನ ವರ್ಯೋಮಾನದವರ ಸಂಭವಾಗಿದೆ. ಇದು ಪರಸ್ಪರ ಪರಿಚಯವಿರುವವರ ಸಂಘ. ಭಾವನಾತ್ಮಕವಾದ ಸಾಮೀಪ್ಯವು ಸಮಾನ ವರ್ಯೋಮಾನದವರ ಸಂಘದ ಸದಸ್ಯರಿಗೆ ಇರುತ್ತದೆ. ಲಿಖಿತ ನಿಯಮಾವಳಿಗೋ ಸಂವಿಧಾನವೋ ಇಂಥಹ ಸಂಘಗಳಿಗೆ ಇರುವುದಿಲ್ಲ.

ಕ್ಲಬ್, ಸ್ವಯಂಸೇವಾ ಸಂಘಟನೆ ಇತ್ಯಾದಿ ಕೆಲವು ಪ್ರತ್ಯೇಕ ಆವಶ್ಯಕತೆಗಳಿಗಾಗಿ ಕಾರ್ಯವೆಸಗುವವರ ಒಕ್ಕಾಟಗಳಾಗಿವೆ. ಒಂದು ನಿಯಮಾವಳಿಯ ಆಧಾರದಲ್ಲಿ ಈ ಒಕ್ಕಾಟಗಳು ಕಾರ್ಯ ನಿರವಹಿಸುತ್ತವೆ. ಈ ಒಕ್ಕಾಟಗಳ ಸದಸ್ಯರ ಮುದ್ರೆ ಔಪಚಾರಿಕ ಸಂಬಂಧವು ಇರುತ್ತದೆ.

ನಿಮ್ಮ ಸುತ್ತಮುತ್ತಲಿರುವ ವಿವಿಧ ರೀತಿಯ ಸಾಮಾಜಿಕ ಸಂಘಗಳು ಯಾವುವು? ಚರ್ಚೆ ಮಾಡಿ ಪಟ್ಟಿ ತಂಹಾರಿಸಿರಿ. ಪ್ರತಿಯೊಂದು ಸಾಮಾಜಿಕ ಸಂಘದ ಪ್ರಧಾನ ಉದ್ದೇಶಗಳನ್ನು ಬರೆಯಿರಿ.

ಹುಟುಂಬ	ಮಕ್ಕಳನ್ನು ಬೆಳಸುವುದು, ಪ್ರಾಥಮಿಕ ಆವಶ್ಯಕತೆಗಳನ್ನು ನೇರವೇರಿಸುವುದು.
ಕ್ರೀಡಾ ಕ್ಲಬ್	ಕ್ರೀಡಾ ಮನೋಭಾವಗಳನ್ನು ಬೆಳೆಸುವುದು, ಸ್ವಫ್ಧೆಗಳನ್ನು ವರ್ವಡಿಸುವುದು.



ಸದಸ್ಯರ ಸಂಖ್ಯೆ, ಪರಸ್ಪರ ಸಂಬಂಧ, ಕಾರ್ಯಚಟುವಟಿಕೆಗಳ ರೀತಿ, ನಿರ್ವಹಣೆ ಇತ್ಯಾದಿಗಳ ಆಧಾರದಲ್ಲಿ ಸಾಮಾಜಿಕ ಸಂಘಗಳನ್ನು ವರ್ಗೀಕರಿಸಲಾಗಿದೆ.

### 1. ಪ್ರಾಥಮಿಕ ಸಂಘ (Primary Group)

### 2. ದ್ವಿತೀಯ ಸಂಘ (Secondary Group)

#### **ಪ್ರಾಥಮಿಕ ಸಂಘ (Primary Group)**

ಪ್ರಾಥಮಿಕ ಸಂಘವೆಂದರೆ ಜಡಿರದ ಸಂಬಂಧವನ್ನು ಹೊಂದಿದ, ಮುಖಾಮುಖೀ ಆಶಯ ವಿನಿಮಯ ಮಾಡುವ, ಪರಸ್ಪರ ಸಹಕರಿಸುವ, ಮಾನವರ ಒಂದು ಚಿಕ್ಕ ಗುಂಪಾಗಿದೆ.

ಪ್ರಾಥಮಿಕ ಸಂಘದ ವಿಶೇ�ತೆಗಳು ಯಾವುವು?

- ಪರಸ್ಪರ ಪರಿಚಯವಿರುವ ಸದಸ್ಯರು.
- ಸದಸ್ಯರ ಮಧ್ಯ ಆತ್ಮೀಯ ಸಂಬಂಧ.
- ಸದಸ್ಯರ ಮಧ್ಯ ನಿರಂತರವಾದ ಆಶಯವಿನಿಮಯ.
- ಸದಸ್ಯರ ಕ್ಷೇಮವೇ ಪ್ರಧಾನ ಗುರಿ.
- ಸದಸ್ಯರೊಳಗೆ ಪರಸ್ಪರ ಸಹಾಯ.

ನಿಮ್ಮ ಜೀವನಕ್ಕೆ ಸಂಬಂಧಿಸಿದ ಪ್ರಾಥಮಿಕ ಸಂಘಗಳನ್ನು ಕಂಡುಹಿಡಿದು ಪಟ್ಟಿ ಮಾಡಿರಿ.

- ಕುಟುಂಬ
- 
- 
- 

#### **ದ್ವಿತೀಯ ಸಂಘ (Secondary Group)**

ದ್ವಿತೀಯ ಸಂಘದಲ್ಲಿ ಸದಸ್ಯರ ಸಂಖ್ಯೆಯು ಹೆಚ್ಚು. ಸದಸ್ಯರೊಳಗೆ ಜೈವಚಾರಿಕ ಸಂಬಂಧವಿರುತ್ತದೆ. ದ್ವಿತೀಯ ಸಂಘಗಳು ಸಾಮಾನ್ಯ ಅವಶ್ಯಕತೆಗಳನ್ನು ಪೂರ್ಣವಾಗಿ ಮಾಡಿಕೊಂಡಿರುತ್ತವೆ. ವೈಯಕ್ತಿಕವಾದ ಪ್ರಯೋಜನಗಳು ಈ ಸಂಘಗಳ ಸದಸ್ಯತನದ ಅಡಿಪಾಯವಾಗಿದೆ. ಕೆಲವು ದ್ವಿತೀಯ ಸಂಘಗಳು ಉದ್ದೇಶಗಳನ್ನು ಪೂರ್ಣವಾಗಿ ಮಾಡಿಕೊಂಡಿರುತ್ತವೆ. ಸಾಮಾಜಿಕ ಜೀವನದ ವಿವಿಧ ರೀತಿಯ ದ್ವಿತೀಯ ಸಂಘಗಳು ಯಾವುವು? ನಿಮ್ಮ ಜೀವನಕ್ಕೆ ಸಂಬಂಧಿಸಿದ ದ್ವಿತೀಯ ಸಂಘಗಳನ್ನು ಕಂಡುಹಿಡಿಯಿರಿ.

- ಕೆಬ್ಬೊಗಳು
- ಪುಟ್ಟಾಬಾಲ್ ತಂಡ
- 
- 



ನಿಮ್ಮ ಪ್ರದೇಶದ ಜನರೊಂದಿಗೆ ಸಂದರ್ಶನ ನಡೆಸಿ ಅವರು ಸದಸ್ಯರಾಗಿ ಕಾರ್ಯಕ್ರಿಯನಿರ್ವಹಣೆಯ ವಿಧಿಯ ಸಂಘಗಳು ಯಾವುವೆಂದು ಕಂಡುಹಿಡಿಯಿರಿ. ಈ ವಿಧಿಯ ಸಂಘಗಳು ಅವರಿಗೆ ನೀಡುವ ಪ್ರಯೋಜನಗಳ ಪಟ್ಟಿಯನ್ನು ತಯಾರಿಸಿರಿ.

ಸಾಮಾಜಿಕ ಸಂಘಗಳು ನಿಮ್ಮ ಜೀವನದ ಮೇಲೆ ಬೀರುವ ಪ್ರಭಾವ ಹಾಗೂ ಪ್ರಯೋಜನವು ಪ್ರಥಾನವಾದುದಾಗಿದೆ. ಕೆಲವು ಪ್ರಯೋಜನಗಳನ್ನು ಕೆಳಗೆ ನೀಡಲಾಗಿದೆ.

- ಸಂಘ ಜೀವನವನ್ನು ಬೆಳೆಸುತ್ತವೆ.
- ಉತ್ತಮ ವರ್ತನೆಯ ರೀತಿಗಳನ್ನು ಕಲಿಸುತ್ತವೆ.
- ಸಹಭಾಷ್ಯಾಯನ್ನು ಬೆಳೆಸುತ್ತವೆ.
- ಸಾಮಾಜಿಕ ವ್ಯಾಲ್ಗೇಜನ್ನು ಬೆಳೆಸುತ್ತವೆ.
- ಪರಸ್ಪರ ಸಹಕಾರವನ್ನು ದೃಢೀಕರಿಸುತ್ತವೆ.



ಸಾಮಾಜಿಕ ಸಂಘಗಳು ಕೆಲವು ವ್ಯಕ್ತಿಗಳ ಮೇಲೆ ಪ್ರತಿಕೂಲ ಪ್ರಭಾವವನ್ನು ಬೀರುತ್ತಿದೆಯೇ? ಕೆಲವರ ನಾಶಕ್ಕೆ ಕೆಲವು ಸಂಘಗಳು ಕಾರಣವಾಗುವುದಿಲ್ಲವೇ? ತರಗತಿ ಚಚೆಡಿಯ ಆಧಾರದಲ್ಲಿ ಕಂಡುಕೊಂಡ ವಿಚಾರಗಳನ್ನು ದಾಖಲಿಸಿರಿ.

ಸಾಮಾಜಿಕ ಸಂಘಗಳು ವ್ಯಕ್ತಿಗಳ ವರ್ತನೆಯಲ್ಲಾ ಚಿಂತನೆಯಲ್ಲಾ ಕೆಲವು ನಿಯಂತ್ರಣ ಹೇರುವುದನ್ನು ಗಮನಿಸಿರುವಿರಲ್ಲವೇ? ದೈನಂದಿನ ಜೀವನದಲ್ಲಿ ವ್ಯಕ್ತಿಗಳ ಮೇಲೆ ಹಲವು ರೀತಿಯಲ್ಲಿ ಸಾಮಾಜಿಕ ಒತ್ತಡಗಳು ಹೇರಲ್ಪಡುತ್ತವೆ.

ಸಾಮಾಜಿಕ ಒತ್ತಡಗಳಿಗೂ ನಿಯಂತ್ರಣಾಗಳಿಗೂ ವಿಧೇಯರಾಗಿ ನೀವು ವ್ಯಕ್ತಪಡಿಸುವ ವರ್ತನೆಯ ರೀತಿಗಳನ್ನೂ ಗುಣಗಳನ್ನೂ ಬರೆಯಿರಿ.

- ಪ್ರತ್ಯೇಕ ರೀತಿಯಲ್ಲಿ ಉಡುಪು ಧರಿಸುವುದು.
- ಹಿರಿಯರನ್ನು ಗೌರವಿಸುವುದು.
- ರಸ್ತೆ ನಿಯಮಗಳನ್ನು ಪಾಲಿಸುವುದು.
- 
- 
-

ಸ್ವೇಂತ ಆಸ್ತಿಗಳನ್ನು ಮಾತ್ರ ಅನುಸರಿಸಿ ಸ್ವಾಧ್ಯಾದಿಂದ ಬದುಕಲು ಯಾರಿಗೂ ಸಾಧ್ಯವಿಲ್ಲ.

ನಿಮ್ಮ ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತನಿಷ್ಟದಂತೆ ಕಾರ್ಯನಿರ್ವಹಣಿದರೆ?

ಹುಟುಂಬದ ಪ್ರತಿಯೊಬ್ಬ ಸದಸ್ಯನೂ ಅವನವನ ಇಷ್ಟದಂತೆ ಜೀವಿಸಲು ಪ್ರಾರಂಭಿಸಿದರೆ ಹುಟುಂಬದ ಅವಸ್ಥೆ ಏನಾಗಬಹುದು?

ಪುಟೋಬಾಲ್ ತಂಡದ ಸದಸ್ಯರು ಆಟದ ನಿಯಮಾವಳಿಗಳನ್ನು ಪಾಲಿಸದೆ ಅವರಿಷ್ಟದಂತೆ ಆಟವಾಡಿದರೆ ಪರಿಣಾಮವೇನಾಗಬಹುದು?

ಸಮಾಜದಲ್ಲಿ ಸಮಾಧಾನವೂ ಸಂತೋಷವೂ ನೆಲೆಸಬೇಕಾದರೆ ಎಲ್ಲರೂ ಸಮಾಜ ರೂಪಿಸುವ ವರ್ತನೆಯ ರೀತಿಗಳನ್ನೂ ನಿಯಮಾವಳಿಗಳನ್ನೂ ತಪ್ಪದೆ ಪಾಲಿಸಬೇಕು. ಸಮಾಜದ ನಿಯಮಾವಳಿಗಳನ್ನು ಅನುಸರಿಸದೆ ಸಾಮಾಜಿಕ ಸುರಕ್ಷೆಯನ್ನು ದೃಢಪಡಿಸಲು ಸಾಧ್ಯವಿಲ್ಲ. ಪ್ರತಿಯೊಂದು ಸಾಮಾಜಿಕ ಸಂಘವು ಸ್ವಚ್ಛತೆಯಿಂದ ಕೂಡಿದ ಪರಿಸರವನ್ನು ಖಾತರಿಗೊಳಿಸಲು ಹಾಗೂ ಅಸ್ತಿತ್ವದಲ್ಲಿರಿಸಲು ಸದಸ್ಯರ ಮೇಲೆ ವಿಧಿಸುವ ಒತ್ತಡಗಳು ಮತ್ತು ಹಸ್ತಕ್ಷೇಪವನ್ನು ಸಾಮಾಜಿಕ ನಿಯಂತ್ರಣ (Social Control) ಎಂದು ಕರೆಯುತ್ತಾರೆ. ಸಾಮಾಜಿಕ ನಿಯಂತ್ರಣದ ವಿಶೇಷತೆಗಳು ಯಾವುದೆಂದು ಪರಿಶೀಲಿಸೋಣ.

- ❶ ಪ್ರತಿಯೊಂದು ಸಮಾಜದಲ್ಲೂ ಸಾಮಾನ್ಯವಾಗಿ ಅಂಗಿಕರಿಸಲ್ಪಟ್ಟ ಕೆಲವು ವರ್ತನೆಯ ನಿಯಮಗಳಿವೆ.
- ❷ ವರ್ತನೆಯ ನಿಯಂತ್ರಣಕ್ಕೂ ಸಾಮಾಜಿಕರಣಕ್ಕೂ (Socialisation) ಸೂಕ್ತವಾದ ಸಾಮಾಜಿಕ ಸಂಸ್ಥೆಗಳಿಗೆ ಸಮಾಜವು ರೂಪುನೀಡುತ್ತದೆ. ಹುಟುಂಬ, ಧರ್ಮ, ವಿದ್ಯಾಲಯ, ಆರ್ಥಿಕ-ರಾಜಕೀಯ ಸಂಸ್ಥೆ ಇತ್ಯಾದಿಗಳು ಸಾಮಾಜಿಕ ನಿಯಂತ್ರಣ ನಡೆಸುವ ಇಂತಹ ಕೆಲವು ಸಾಮಾಜಿಕ ಸಂಸ್ಥೆಗಳಾಗಿವೆ (Social Institutions).
- ❸ ಪೋಲೀಸ್, ನ್ಯಾಯಾಲಯ, ಸರ್ಕಾರಿ, ಸೇನೆ ಮುಂತಾದವರ್ಗಗಳು ಸಾಮಾಜಿಕ ನಿಯಂತ್ರಣವನ್ನು ನಿರ್ವಹಿಸುವ ಔಪಕಾರಿಕ ಸಂಸ್ಥೆಗಳಾಗಿವೆ.
- ❹ ಸಾಮಾಜಿಕ ನಿಯಂತ್ರಣಗಳಿಗೆ ವಿಧೇಯರಾಗದವರಿಗೆ ಮುನ್ಸಿಚ್ಚರಿಕೆ ನೀಡುವುದೋ ಅಂತಹ ವರ್ತನೆ ಇಲ್ಲದಂತೆ ಮಾಡುವುದೋ ಶೀಕ್ಷಣಿಕೆ ನೀಡುವುದೋ ಮೊದಲಾದವರ್ಗನ್ನು ಮಾಡುವ ಸಂಸ್ಥೆಗಳೂ ವ್ಯವಸ್ಥೆಗಳೂ ಸಮಾಜದಲ್ಲಿವೆ.

ವ್ಯಕ್ತಿಗಳ ವರ್ತನೆ ಹಾಗೂ ಹವ್ಯಾಸಗಳಿಗೆ ನಿಯಂತ್ರಣವನ್ನು ಹೇರದಿದ್ದರೆ ಸಮಾಜದ ಸ್ಥಿತಿ ಏನಾಗಬಹುದು? ಸಮಾಜದ ಸದಸ್ಯರಿಗೆ ಪರಸ್ಪರ ಅನೋನ್ಯತೆಯಿಂದ ಜೀವಿಸಲು

ಸಾಧ್ಯವಾಗದಿರಬಹುದು. ಸಾಮಾಜಿಕ ಸುರಕ್ಷೆಯು ಏರುಪೇರಾಗಬಹುದು. ಆದ ಕಾರಣ ವರ್ತನೆಯ ನೀತಿಗಳನ್ನು ನಿಯಮಗಳನ್ನು ಉಲ್ಲಂಘಿಸುವವರನ್ನು ಸಮಾಜವು ಒಬ್ಬಂಟಿಯಾಗಿಸುವುದೋ ದೂಷಿಸುವುದೋ ಶೈಕ್ಷಿಸುವುದೋ ಮಾಡುತ್ತದೆ.

### ಸಾಮಾಜಿಕ ನಿಯಂತ್ರಣವನ್ನು ಹೇಗೆ ಮಾಡಬಹುದು?

ಸಮಾಜದ ಸದಸ್ಯರ ವರ್ತನೆಯ ರೀತಿಗಳನ್ನು ಕ್ರಮೀಕರಿಸಲೂ ನಿಯಂತ್ರಿಸಲೂ ಸಮಾಜವು ವಿವಿಧ ಮಾರ್ಗಗಳನ್ನು ಹಾಗೂ ವ್ಯವಸ್ಥೆಗಳನ್ನು ಜಾರಿಗೆ ತರುತ್ತದೆ.



ಸಾಮಾಜಿಕ ನಿಯಂತ್ರಣವು ಎಲ್ಲರಿಗೂ ಪ್ರಯೋಜನಕಾರಿಯಾದ ಒಂದು ಸ್ಥಿತಿಯನ್ನು ಉಂಟುಮಾಡುತ್ತದೆ. ಈ ಚಿತ್ರವನ್ನು ಗಮನಿಸಿರಿ. ರಸ್ತೆಯಲ್ಲಿ ಪಾಲಿಸಬೇಕಾದ ನಿಯಮಗಳನ್ನು ಕೆಲವರು ಉಲ್ಲಂಘಿಸಿದರೆ ಎಲ್ಲರಿಗೂ ಸಮಸ್ಯೆ ಉಂಟಾಗುವುದಿಲ್ಲವೇ? ಟ್ರಾಫಿಕ್ ಪೋಲೀಸರು ಸವಾರರ ಎಲ್ಲ ಸುರಕ್ಷೆ ಹಾಗೂ ಒಳಿತಿಗಾಗಿ ರಸ್ತೆಯ ನಿಯಮಗಳನ್ನು ಉಲ್ಲಂಘಿಸುವುದನ್ನು ನಿಯಂತ್ರಿಸಲು ಪ್ರಯೋಜನಿಸುತ್ತಾರೆ.

ಹಾನಿನ್ನು ಉಲ್ಲಂಘಿಸುವವರನ್ನು ಸಮಾಜವು ಯಾವ ರೀತಿಯಲ್ಲಿ ಎದುರಿಸಬಹುದು? ಚಿತ್ರವನ್ನು ಗಮನಿಸಿರಿ. ಅಪರಾಧ ಮಾಡುವವರನ್ನು ಪೋಲೀಸರು ದಂಡ ವಿಧಿಸುವುದು ಅಥವಾ ನ್ಯಾಯಾಲಯಕ್ಕೆ ಹಾಜರು ಪಡಿಸುವುದನ್ನೋ ಮಾಡುತ್ತಾರೆ. ಪೋಲೀಸರು ಆಪಾದಿಸಿದ ಅಪರಾಧಗಳನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಶೀಕ್ಷಣಿ ವಿಧಿಸುವರು. ಹೀಗೆ ಶೀಕ್ಷಣಿಸ್ತುದುವವರನ್ನು ನಡೆಸಿಕೊಳ್ಳುವುದು ಹೇಗೆ? ಶೀಕ್ಷಣಿ ಜಾರಿಮಾಡಲು ಸರಕಾರ ಸ್ಥಾಪಿಸಿದ ಜೈದ್ಯೋಗಿಕ ಸಂಸ್ಥೆಯೇ ಜೀಲು. ನ್ಯಾಯಾಲಯದ ತೀವ್ರನ್ನು ಜೀಲು ಅಧಿಕಾರಿಗಳು ಜಾರಿಗೆ ತರುತ್ತಾರೆ. ಬಾಲಾಪರಾಧ ಕೇಂದ್ರ (Juvenile Home) ಹಾಗೂ ಪುನರ್ವಾಸತ್ವ ಕೇಂದ್ರಗಳು ತಪ್ಪು ಕೆಲಸ ಮಾಡುವ ಮಕ್ಕಳನ್ನು ಸರಿಯಾದ ದಾರಿಗೆ ತರಲು ಸರಕಾರವು ಸ್ಥಾಪಿಸಿದ ಸಂಸ್ಥೆಗಳಾಗಿವೆ.



ಅಪರಾಧವನ್ನು ಹೊರಿಸಿ ಹಾಗೂ ಶೀಕ್ಷಣಿ ನೀಡಿ ಮಾತ್ರವೇ ಸಾಮಾಜಿಕ ನಿಯಂತ್ರಣವನ್ನು ಜಾರಿಗೆ ತರುವುದಲ್ಲ. ನಿಯಮಗಳಿಗನುಸಾರವಾಗಿ ಶೊಡಗಿಸಿಕೊಂಡು ಸಾಧನೆಗೆದರೆ ಸಮಾಜವು ಅಂಗೀಕರಿಸುತ್ತದೆ ಹಾಗೂ ಗೌರವಿಸುತ್ತದೆ. ಸಮಾಜಕ್ಕೆ ಅಭಿನಂದನಾಹಾರವಾದ ಸಾಧನೆಗೆದ ವ್ಯಕ್ತಿಯನ್ನು ರಾಷ್ಟ್ರಪತಿ ಗೌರವಿಸುವ ಚಿತ್ರವನ್ನು ನೋಡಿದರಲ್ಲವೇ? ಈ ವ್ಯಕ್ತಿ ಅಭಿನಂದನಾಹಾರವಾದ ಯಾವ ಸಾಧನೆಯನ್ನು ಮಾಡಿರುವರೆಂಬುದನ್ನು ಕಂಡುಹಿಡಿಯಬಹುದೆ?



ಜೀವನದ ಎಲ್ಲ ವಲಯಗಳಲ್ಲಾ ಇಂತಹ ಅಂಗೀಕಾರವನ್ನು ನೀಡುವುದಿದೆ. ಕಲಿಕೆಯಲ್ಲಿ ಉನ್ನತ ಸಾಧನೆಯನ್ನು ಮಾಡಿದ ವಿದ್ಯಾರ್ಥಿಯನ್ನು ಗೌರವಿಸುವುದನ್ನು ನೋಡಿರಿ. ಸಮಾಜ ನಿರೀಕ್ಷೆ ಸುವ ವರ್ತನೆ ಪ್ರತಿಯೊಬ್ಬನಲ್ಲೂ ಉಂಟಾಗಲು ಈ ರೀತಿಯ ಗೌರವವನ್ನು ನೀಡುತ್ತಾರೆ. ಸಾಧನೆಗಳನ್ನು ಗೌರವಿಸುವುದರ ಮೂಲಕ ಇತರರಿಗೆ ಮಾದರಿಯಾಗಿ ಬದಲಾಗುವ ಪ್ರಯೋಜನಗಳನ್ನು ಮೇಲೆ ಸೂಚಿಸಿರುವ ಜೈವಚಾರಿಕ ಸಾಮಾಜಿಕ ನಿಯಂತ್ರಣ ಮಾರ್ಗಗಳನ್ನು ಬಳಸಬಹುದು.





ಚಿತ್ರ - 1




ಚಿತ್ರ - 2



ಚಿತ್ರ - 3

ಮೇಲಿನ ಸಂದರ್ಭಗಳನ್ನು ಗಮನಿಸಿರಿ. ಸಮಾಜವು ಅಂಗೀಕರಿಸುವ ಕಾರ್ಯಗಳಲ್ಲಿ ಸಾಧನೆಗಳನ್ನು ಮಾಡಿದಾಗ ಅನೋಪಚಾರಿಕವಾಗಿಯೂ ಅಭಿನಂದಿಸುತ್ತಾರೆ. ವರ್ತನೆಯ ನೀತಿ ಸಿಯಮಾವಣಿಗಳನ್ನು ಉಲ್ಲಂಘಿಸಿದಾಗ ಎಚ್ಚರಿಕೆಯನ್ನೋ ನೀಂದನೆಯನ್ನೋ ಎದುರಿಸಬೇಕಾಗುತ್ತದೆ. ಇಂತಹ ಪ್ರಕ್ರಿಯೆಗಳು ಸಾಮಾಜಿಕ ನಿಯಂತ್ರಣದ ಪರಿಣಾಮಕಾರಿಯಾದೆ ಅನೋಪಚಾರಿಕ ಮಾರ್ಗಗಳಾಗಿವೆ. ಸಾಮಾಜಿಕ ನಿಯಂತ್ರಣ ಮಾರ್ಗಗಳನ್ನು ಅವುಗಳ ಸಾಮಾನ್ಯ ಸ್ಥಾವರಕ್ಷಣೆಯಿಂದ ಏರಡು ವಿಭಾಗಗಳಾಗಿ ವಿಂಗಡಿಸಬಹುದು.

### ಸಾಮಾಜಿಕ ನಿಯಂತ್ರಣ



### ಅನೋಪಚಾರಿಕ ಸಾಮಾಜಿಕ ನಿಯಂತ್ರಣ (Informal Social Control)

ಇವುಗಳು ನಿಯಮವಾಗಿ ದಾಖಲಿಸಲ್ಪಡದ ಸಾಮಾಜಿಕ ನಿಯಂತ್ರಣ ಮಾರ್ಗಗಳಾಗಿವೆ. ಆಚಾರ, ನಾಡಿನ ಕಟ್ಟಳೆ, ನಂಬಿಕೆ, ಪರಂಪರೆ ಇತ್ಯಾದಿಗಳು ಅನೋಪಚಾರಿಕ ಸಾಮಾಜಿಕ ನಿಯಂತ್ರಣ ಮಾರ್ಗಗಳಾಗಿವೆ. ಇವುಗಳನ್ನು ಉಲ್ಲಂಘಿಸಿದರೆ ಶೈಪಚಾರಿಕ ಶಿಕ್ಷಣಗಳು ಲಭಿಸುವುದಿಲ್ಲ. ಇಂತಹವರನ್ನು ಪರಿಹಾಸ್ಯ ಮಾಡುವುದೋ ಒಬ್ಬಂಟಿಗನನ್ನಾಗಿಸುವುದೋ ಬಹಿಷ್ಕರಿಸುವುದೋ ಮಾಡುವರು. ಪ್ರಾಥಮಿಕ ಸಾಮಾಜಿಕ ಸಂಘಗಳಾದ ಕುಟುಂಬ, ಧರ್ಮ, ಸಮಾನ ವರ್ಯಸ್ತರ ಗುಂಪುಗಳ ಮೂಲಕ ಪ್ರಧಾನವಾಗಿ ಅನೋಪಚಾರಿಕ ಸಾಮಾಜಿಕ ನಿಯಂತ್ರಣ ನಡೆಸಲ್ಪಡುತ್ತದೆ.



ಅನೋಪಚಾರಿಕ ವರ್ಯಸ್ತರ ಮೂಲಕ ವರ್ತನೆಯನ್ನು ಹಾಗೂ ಕಾರ್ಯನಿರ್ವಹಣೆಯನ್ನು ಇತರರು ನಿಯಂತ್ರಿಸಲು ಪ್ರಯೋಜಿಸಿದ ಅನುಭವಗಳು ನಿಮಗೆ ಉಂಟಾಗಿರಬಹುದಲ್ಲವೇ? ಅವುಗಳನ್ನು ಬರೆಯಿರ.

## ದೈವಾರ್ಥಿಕ ಸಾಮಾಜಿಕ ನಿಯಂತ್ರಣಾಗಳು (Formal Social Control)

ಸಾಮಾನ್ಯವಾಗಿ ಅಂಗೀಕರಿಸಲ್ಪಟ್ಟ ಒಂದು ನಿಯಮವನ್ನು ಒಬ್ಬ ವ್ಯಕ್ತಿಯು ಉಲ್ಲಂಘಿಸಿದರೆ ಎನಾಗಬಹುದು? ಪೋಲಿಸ್, ನ್ಯಾಯಾಲಯ, ಸೇರೆಮನೆ ಇತ್ಯಾದಿ ವ್ಯವಸ್ಥೆಗಳ ಮೂಲಕ ಇಂತಹ ವ್ಯಕ್ತಿಗಳನ್ನು ಶ್ರಿಷ್ಟಿಸುತ್ತಾರೆ. ಆಧುನಿಕ ಸಮಾಜವು ಸಾಮಾಜಿಕ ನಿಯಂತ್ರಣಾಕ್ಷುಗಿ ಇಂತಹ ಮಾರ್ಗಗಳನ್ನು ಅವಲಂಬಿಸುತ್ತದೆ. ಈ ವ್ಯವಸ್ಥೆಗಳನ್ನು ಹಾಗೂ ಸಂಸ್ಥೆಗಳನ್ನು ಆಯಾಯ ದೇಶದ ಆಡಳಿತವು ರೂಪಿಸಿ ಜಾರಿಗೆ ತರುತ್ತದೆ. ಈ ವ್ಯವಸ್ಥೆಗಳಲ್ಲಿಯೂ ಕಾಲಫ್ರೆಕ್ಸ್ ಹಾಗೂ ಸಮಾಜಕ್ಕೆ ಅನುಗುಣವಾಗಿ ಬದಲಾವಣೆಗಳು ಉಂಟಾಗಬಹುದು. ನಿಯಮಗಳು ಮತ್ತು ಶಿಕ್ಷಣ ವ್ಯವಸ್ಥೆಗಳಿಂದರೂ ಕೆಲವರು ನಿಯಮಗಳನ್ನು ಉಲ್ಲಂಘಿಸುತ್ತಾರೆ. ಸಾಮಾನ್ಯವಾಗಿ ಇವರು ವರ್ತನೆಯ ರೀತಿಗಳನ್ನು ಪಾಲಿಸುವುದಿಲ್ಲ. ಸಮಾಜದ ಬಹುಜನರು ಅಂಗೀಕರಿಸುವ ಹಾಗೂ ಪಾಲಿಸುವ ಮೌಲ್ಯಗಳು (Values), ನಾಡಿನ ಆಚಾರಗಳು (folkways), ಸದಾಚಾರ ವ್ಯವಹಾರಗಳು (mores), ನಿಯಮಗಳ (laws) ನ್ನು ಉಲ್ಲಂಘಿಸುವ ವರ್ತನೆಯನ್ನು ಸಾಮಾಜಿಕ ಗತಿಬಿಧಲಾವಣೆ (Social deviances) ಎಂದು ಕರೆಯುತ್ತಾರೆ. ಸಾಮಾಜಿಕ ಗತಿಬಿಧಲಾವಣೆಯು ದೊಡ್ಡ ಪ್ರಮಾಣದಲ್ಲಿ ಸಂಭವಿಸಿದಾಗ ಸಮಾಜದ ಅಸ್ತಿತ್ವವನ್ನು ಪ್ರಶ್ನಿಸುವ ರೀತಿಯಲ್ಲಿ ಸಾಮಾಜಿಕ ಶಿಥಿಲೀಕರಣ (Social disorganisation) ಉಂಟಾಗುತ್ತದೆ.

ಎವಿಧ ಕಾಲಕ್ಕೂ ಸಾಮಾಜಿಕ ಸನ್ನಿಹಿತಗಳಿಗೂ ಹೊಂದಿಕೊಂಡು ಸಾಮಾಜಿಕ ಬದಲಾವಣೆಗಳ ಕುರಿತಾದ ಸಮಾಜದ ದೃಷ್ಟಿಕೋನವು ಬದಲಾಗುತ್ತದೆ. ಮೃಗಗಳ ಬೇಟೆಯನ್ನು ಬುಡಕಟ್ಟು ಜನಾಗಂದವರು ಸಾಹಸ ಕೆಲಸವಾಗಿ ಕಾಣುತ್ತಿದ್ದರು. ಇಂದು ಮೃಗಗಳನ್ನು ಬೇಟೆಯಾದುವುದು ಶಿಕ್ಷಣ ಅಪರಾಧವಾಗಿದೆ. ಇಂತಹ ಕೆಲಸಗಳನ್ನು ಖಂಡಿಸುವುದು ಹಾಗೂ ತಪ್ಪು ಮಾಡಿದವರನ್ನು ಶ್ರಿಷ್ಟಿಸುವುದನ್ನು ನೀವು ಪತ್ರಿಕೆಗಳಲ್ಲಿ ಓದಿರುವಿರಲ್ಪವೇ?



ಇಂದು ಸ್ವೀಕಾರಾಹಣವಲ್ಲದ ಆದರೆ ಅಂದು ಸ್ವೀಕೃತವಾದ ವರ್ತನೆಗಳನ್ನೂ ಕೆಲಸಗಳನ್ನೂ ಗುಂಪು ಚರ್ಚೆಯ ಮೂಲಕ ಕಂಡುಹಿಡಿದು ಒಂದು ಭಿತ್ತಿಪತ್ರ ತಯಾರಿಸಿರಿ.


ಬುಡಕಟ್ಟು ಜನಾಗಂದವರಲ್ಲಿ ಹಾಗೂ ಪರಂಪರಾಗತವಾದ ಸಮಾಜದಲ್ಲಿಯೂ ಸಾಮಾಜಿಕ ನಿಯಂತ್ರಣವು ಅನೌಪಚಾರಿಕ ಮಾರ್ಗಗಳ ಮೂಲಕ ಉತ್ತಮ ರೀತಿಯಲ್ಲಿ ನಡೆಯುತ್ತಿತ್ತು. ಸಮಾಜವು ಕ್ರಮಾಗತವಾಗಿ ಬೆಳೆಯುತ್ತಾ ವೈವಿಧ್ಯಗಳೊಂದಿಗೆ ಸಂಕೀರ್ಣವಾಗುತ್ತಾ ಹೋದಂತೆ ಸಾಮಾಜಿಕ ನಿಯಂತ್ರಣ ಮಾರ್ಗಗಳೂ ಬದಲಾವಣೆಗೆ ಗುರಿಯಾದುವು. ದೈವಾರ್ಥಿಕ ವ್ಯವಸ್ಥೆಗಳು ಬಳಕೆಗೆ ಬಂದವು. ಇಂದು ಸಂವಿಧಾನ, ಕಾನೂನು, ಶಿಕ್ಷಣ, ಔದ್ಯೋಗಿಕ ಸಂಸ್ಥೆ ಇತ್ಯಾದಿಗಳು ಸಾಮಾಜಿಕ ನಿಯಂತ್ರಣದಲ್ಲಿ ಹೊರತುಪಡಿಸಲಾಗದ ಫಾಟಕಗಳಾಗಿ ಬದಲಾಗಿವೆ.



ಒಂದು ವಾರದ ದಿನಪತ್ರಿಕೆಗಳನ್ನು ಸಂಗ್ರಹಿಸಿರಿ. ನಿಯಮಗಳ ಉಲ್ಲಂಘನೆ ಮಾಡಿದವರನ್ನು ಸಮಾಜವು ಹೇಗೆ ಎದುರಿಸುತ್ತದೆ ಎಂಬುದನ್ನು ಪತ್ರಿಕೆಗಳಿಂದ ಕಂಡುಹಿಡಿದು ಪೋಸ್ಟ್‌ರೋ/ಕೊಲಾಫ್ ತಯಾರಿಸಿರಿ.

ಅನೌಪಚಾರಿಕವೂ ಔಪಚಾರಿಕವೂ ಆದ ಸಾಮಾಜಿಕ ನಿಯಂತ್ರಣ ಉಪಾಧಿಗಳೂ ವ್ಯವಸ್ಥೆಗಳೂ ನಮ್ಮ ಉರಿನಲ್ಲಿ ಶಾಂತಿ, ಸಮಾಧಾನ ಪಾಲನೆ, ಸ್ವಾಸ್ಥೆ, ಸುರಕ್ಷೆಯನ್ನು ಕಾಪಾಡಲು ಸಹಾಯ ಮಾಡುತ್ತವೆಯೆಂದು ಸ್ಪಷ್ಟವಾಯಿತಲ್ಲವೇ. ಸಾಮಾಜಿಕ ನಿಯಂತ್ರಣಗಳಿಗೆ ವಿಧೇಯರಾಗಿ ಜೀವಿಸಬೇಕಾದ ಅವಶ್ಯಕತೆಗಳು ನಿಮಗೆ ತಿಳಿಯಲ್ಲವೇ. ಸಮಾಜವು ನಿರ್ಣಯಿಸಿದ ಸಾಮಾಜಿಕ ನಿಯಂತ್ರಣಗಳಿಗೆ ವಿಧೇಯರಾಗಿ ಜೀವಿಸಲು ನೀವು ಪ್ರಯತ್ನಿಸುವಿರಲ್ಲವೇ?

### ಸಾಮಾಜಿಕ ಸಂಘಗಳು ಹಾಗೂ ಸಾಮಾಜಿಕ ನಿಯಂತ್ರಣಗಳು



### ಕ್ಲೋಡೀಕರಣ

- ಮಾನವ ಒಬ್ಬ ಸಮಾಜ ಜೀವಿ. ಇತರರೊಂದಿಗೆ ಜೀವಿಸಲು ಅವನು ಇಚ್ಛಿಸುತ್ತಾನೆ. ಬಗ್ಗಟೆನ ಜೀವನವನ್ನು ಸುಗಮಗೊಳಿಸಲು ಮಾನವನು ವಿವಿಧ ಸಾಮಾಜಿಕ ಸಂಘಗಳನ್ನು ರೂಪಿಸುತ್ತಾನೆ.
- ಎರಡು ಯಾ ಆದಕ್ಕಿಂತ ಹೆಚ್ಚು ವ್ಯಕ್ತಿಗಳು ನೇರವಾಗಿಯೋ ಅಲ್ಲದೆಯೋ ಸಂಬಂಧ ಹೊಂದಿ ಆಶಯವಿನಿಮಯವನ್ನು ಮಾಡುವಾಗ ಒಂದು ಸಾಮಾಜಿಕ ಸಂಘ ರೂಪಗೊಳುತ್ತದೆ.

- ❶ ಸಾಮಾಜಿಕ ಸಂಬಂಧ ಹಾಗೂ ಗಾತ್ರದ ಆಧಾರದಲ್ಲಿ ಸಾಮಾಜಿಕ ಸಂಘಗಳನ್ನು ಪ್ರಾಧಿಕ/ದ್ವಿತೀಯ ಸಂಘಗಳೆಂದು ವಿಂಗಡಿಸಲಾಗಿದೆ.
- ❷ ವ್ಯಕ್ತಿಗಳ ಜೀವನದ ಮೇಲೆ ಸಾಮಾಜಿಕ ಸಂಘಗಳು ಪ್ರಭಾವ ಬೀರುತ್ತವೆ.
- ❸ ಸಮಾಜವೂ ಸಂಘವೂ ವ್ಯಕ್ತಿಗಳ ಮೇಲೆ ಬೀರುವ ನಿಯಂತ್ರಣವನ್ನು ಸಾಮಾಜಿಕ ನಿಯಂತ್ರಣವೆಂದು ಕರೆಯುತ್ತಾರೆ.
- ❹ ವ್ಯಕ್ತಿಗಳು ಮತ್ತು ಗುಂಪುಗಳೊಳಗಿನ ಸಂಬಂಧಗಳನ್ನು ನಿಯಂತ್ರಿಸುವ ಅಂಗೀಕೃತವೂ ಶಾಶ್ವತವೂ ಆದ ಸಂಘಗಳೇ ಸಾಮಾಜಿಕ ಸಂಘಗಳಾಗಿವೆ.
- ❺ ಸಾಮಾಜಿಕ ವ್ಯವಸ್ಥೆಯನ್ನು ಅಸಿತ್ಯದಲ್ಲಿರಿಸುವುದು ಸಾಮಾಜಿಕ ಒಗಟನ್ನು ಸಾಪಿಸುವುದು, ವ್ಯಕ್ತಿಗಳ ವರ್ತನೆಗಳನ್ನು ನಿಯಂತ್ರಿಸುವುದು, ಸಾಂಸ್ಕೃತಿಕ ಅನೈಕೀಕರಣವನ್ನು ತಡೆಯುವುದು ಎಂಬಿವುಗಳು ಸಾಮಾಜಿಕ ನಿಯಂತ್ರಣದ ಪ್ರಧಾನ ಉದ್ದೇಶಗಳಾಗಿವೆ.
- ❻ ಸಾಮಾಜಿಕ ನಿಯಂತ್ರಣಕೂ ಅನೌಪಚಾರಿಕ ಹಾಗೂ ಜೈಪಚಾರಿಕ ಮಾರ್ಗಗಳಿವೆ.
- ❼ ಸಾಮಾಜಿಕ ನಿಯಂತ್ರಣಗಳಿಗೆ ವಿಧೇಯರಾಗದಿರುವಾಗ ಸಾಮಾಜಿಕ ಗತಿಬಿಳಾವನೆಗಳು ಉಂಟಾಗುತ್ತವೆ. ಅದು ಸಾಮಾಜಿಕ ಶಿಥಿಲೀಕರಣಕ್ಕೆ ಕಾರಣವಾಗುತ್ತದೆ.

### ಪ್ರಧಾನ ಕೆಲಿಕಾ ಸಾಧನೆಗಳಲ್ಲಿ ಒಳಪಡುವವುಗಳು

- ❶ ವಿವಿಧ ಸಾಮಾಜಿಕ ಸಂಘಗಳನ್ನು ತಿಳಿದು ಅವುಗಳ ಪ್ರಾಧಾನ್ಯವನ್ನು ವಿಶದೇಕರಿಸುವುದು.
- ❷ ಸಮಾಜದ ಅಸ್ತಿತ್ವಕ್ಕೆ ಸಾಮಾಜಿಕ ನಿಯಂತ್ರಣದ ಅನಿವಾರ್ಯತೆಗಳನ್ನು ತಿಳಿದುಕೊಂಡು ವಿವರಿಸುವುದು.
- ❸ ವಿವಿಧ ಸಾಮಾಜಿಕ ನಿಯಂತ್ರಣ ಮಾರ್ಗಗಳ ಹರಿತು ಚಚಿಕೆಸುವುದು.
- ❹ ಸಾಮಾಜಿಕ ನಿಯಂತ್ರಣದ ವಚನೆಗಳೆಂಬ ನೆಲೆಯಲ್ಲಿ ಸಾಮಾಜಿಕ ಸಂಘಗಳ ಪಾತ್ರವನ್ನು ವಿವರಿಸುವುದು.

### ಮೂಲ್ಯನಿರ್ಣಯ ಮೊಡುವ

- ❶ ಸಾಮಾಜಿಕ ಸಂಘಗಳ ವಿಶೇಷತೆಗಳನ್ನು ಬರೆಯಿರಿ.
- ❷ ಪ್ರಾಧಿಕ ಹಾಗೂ ದ್ವಿತೀಯ ಸಾಮಾಜಿಕ ಸಂಘಗಳೊಳಗಿನ ವ್ಯಾತ್ಯಾಸಗಳನ್ನು ಉದಾಹರಣೆ ಸಹಿತ ವಿವರಿಸಿರಿ.
- ❸ ಸಾಮಾಜಿಕ ನಿಯಂತ್ರಣವು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆಯೆಂದು ನೀವು ಭಾವಿಸುವಿರಾ? ವಿಶ್ಲೇಷಿಸಿರಿ.
- ❹ ಸಾಮಾಜಿಕ ನಿಯಂತ್ರಣದ ವಿವಿಧ ಮಾರ್ಗಗಳನ್ನು ಕಂಡುಹಿಡಿದು ಅವು ಹೇಗೆ ನಿಮ್ಮ ಕಾರ್ಯಚಟುವಟಿಕೆಗಳನ್ನು ನಿಯಂತ್ರಿಸುತ್ತವೆ ಎಂಬುದನ್ನು ವಿವರಿಸಿರಿ.

- ಸಾಮಾಜಿಕ ನಿಯಂತ್ರಣದಲ್ಲಿ ಉಪಾಧಿಗಳೆಂಬ ನೆಲೆಯಲ್ಲಿ ಕುಟುಂಬ, ಕಾನೂನು ಎಂಬೀ ಸಾಮಾಜಿಕ ಸಂಘಗಳ ಪಾತ್ರವನ್ನು ವಿಶ್ಲೇಷಿಸಿರಿ.
- ಸಾಮಾಜಿಕ ನಿಯಂತ್ರಣವನ್ನು ಉಲ್ಲಂಘಿಸುವವರು ಕ್ರಾಂತಿಕಾರರೆನಿಸಿ ನಂತರದ ಕಾಲದಲ್ಲಿ ಅವರು ಮಹಾನ್ ವ್ಯಕ್ತಿಗಳಾಗಿ ಬದಲಾದ ಸಂದರ್ಭಗಳನ್ನು ಗುರುತಿಸಿ ಬರೆಯಿರಿ.

### ಮುಂದುವರಿದ ಚಟುವಟಿಕೆಗಳು



- ಸಾಮಾಜಿಕ ನಿಯಂತ್ರಣದಲ್ಲಿ ವಿವಿಧ ಸಾಮಾಜಿಕ ಸಂಘಗಳ ಪಾತ್ರದ ಕುರಿತು ಮಾಹಿತಿಗಳನ್ನು ಸಂಗ್ರಹಿಸಿ ಒಂದು ಸೇಮಿನಾರನ್ನು ಮಂಡಿಸಿರಿ.
- ಜೈವಚಾರಿಕ ಸಾಮಾಜಿಕ ನಿಯಂತ್ರಣ ಸಂಘಗಳನ್ನು ಸಂದರ್ಶಿಸಿರಿ. ನಿರೀಕ್ಷಾ ಟಿಪ್ಪಣಿ/ಅನುಭವ ಟಿಪ್ಪಣೀಯನ್ನು ತಯಾರಿಸಿರಿ.

### ಸ್ವಾಖಾಲ್ಯನಿರ್ಣಯ



	ಪೂರ್ಣವಾಗಿ	ಭಾಗಿಕವಾಗಿ	ಉತ್ತಮಪಡಿಸಬೇಕು
ನನ್ನ ಸಮಾಜದಲ್ಲಿ ಅಸ್ತಿತ್ವದಲ್ಲಿರುವ ವಿಭಿನ್ನ ಸಂಘಗಳನ್ನು ಗುರುತಿಸಿ ವರ್ಗೀಕರಿಸಲು ನನಗೆ ಸಾಧ್ಯವಿದೆ.			
ಸಾಮಾಜಿಕ ಜೀವನದಲ್ಲಿ ಸಾಮಾಜಿಕ ಸಂಘಗಳ ಪ್ರಾಧಾನ್ಯವನ್ನು ವಿವರಿಸಲು ನನಗೆ ಸಾಧ್ಯವಿದೆ.			
ಸಮಾಜದ ಅಸ್ತಿತ್ವ ಹಾಗೂ ಸ್ಥಿರತೆಗೆ ಸಾಮಾಜಿಕ ನಿಯಂತ್ರಣದ ಅನಿವಾಯಕತೆಯನ್ನು ವಿಶದೇಕರಿಸಲು ಸಾಧ್ಯವಿದೆ.			
ನನ್ನ ಸಮಾಜದಲ್ಲಿ ಅಸ್ತಿತ್ವದಲ್ಲಿರುವ ವಿಭಿನ್ನ ಸಾಮಾಜಿಕ ನಿಯಂತ್ರಣ ವಿಧಾನಗಳನ್ನು ಗುರುತಿಸಲು ಹಾಗೂ ವಿಶದೇಕರಿಸಲು ನನಗೆ ಸಾಧ್ಯವಿದೆ.			
ಸಾಮಾಜಿಕ ನಿಯಂತ್ರಣವು ವಿಭಿನ್ನ ಸಾಮಾಜಿಕ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತದೆಯೆಂದು ವಿಶದೇಕರಿಸಲು ಸಾಧ್ಯವಿದೆ.			
ಪ್ರತಿಯೊಂದು ಸಾಮಾಜಿಕ ಸಂಘವೂ ಸಾಮಾಜಿಕ ನಿಯಂತ್ರಣಕ್ಕಾಗಿ ಏನೆಲ್ಲ ಮಾಡುತ್ತದೆ ಎಂಬುದನ್ನು ವಿಶದೇಕರಿಸಲು ಸಾಧ್ಯವಿದೆ.			